ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಜುಲೈ 2 ಶನಿವಾರ 2022

ಸಂಪುಟ: 43 | ಸಂಚಿಕೆ: 77 | ಪುಟಗಳು: 10

₹4

ದೂರವಾಣಿ: 2496520, 2496521, 2496526, 2496527, 2496528, ಜಾಹೀರಾತು: 2496522, 2496523, ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com
website: www.mysurumithra.com

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಪೌರ ಕಾರ್ಮಿಕರಿಗೆ

ಮಾಸಿಕ 2 ಸಾವಿರ ರೂ. ಸಂಕಷ್ಟ ಭತ್ಯೆ



● ಸಂಪುಟ ಸಭೆ ನಿರ್ಧಾರ ● ಪ್ರಭಾವಿಗಳ ಕ್ಷೇತ್ರದಲ್ಲಿ ಜಲಜೀವನ್ ಮಿಷನ್‌ನಡಿ ಕುಡಿಯುವ ನೀರು ● 438 ದ್ವಿತೀಯ ದರ್ಜೆ ಸಹಾಯಕರ ಗುತ್ತಿಗೆ ಆಧಾರದಲ್ಲಿ ನೇಮಕ

ಬೆಂಗಳೂರು, ಜು.1(ಕೆಎಂಶಿ)– ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಪೌರಕಾರ್ಮಿಕರಿಗೆ ಮಾಸಿಕ ಎರಡು ಸಾವಿರ ರೂ. ಸಂಕಷ್ಟ ಭತ್ಯೆ ನೀಡಲು ತೀರ್ಮಾನಿಸಿರುವ ರಾಜ್ಯ ಸಚಿವ ಸಂಪುಟ, ಪ್ರಭಾವಿಗಳು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮತಿ ನೀಡಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಆರೋಗ್ಯ ಇಲಾಖೆಯಲ್ಲಿ 438 ವೈದ್ಯಾಧಿಕಾರಿ ಮತ್ತು ಇದೇ ಪ್ರಮಾಣದ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಅಲ್ಲದೆ 438 ದ್ವಿತೀಯ ದರ್ಜೆ ಸಹಾಯಕರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸಂಪುಟ ಸಮ್ಮತಿಸಿರುವುದಲ್ಲದೆ, ಹಾವೇರಿ ಜಿಲ್ಲಾದ್ಯಂತ 300ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರು ಕಲ್ಪಿಸುವ 1322 ಕೋಟಿ ರೂ. ಯೋಜನೆಗೆ ಅನುಮತಿ ನೀಡಲಾಗಿದೆ ಎಂದರು.

ತಾವು ಪ್ರತಿನಿಧಿಸುವ ಕ್ಷೇತ್ರ ಚಿಕ್ಕನಾಯಕನಹಳ್ಳಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ತಿಪಟೂರು ಕ್ಷೇತ್ರದ 500ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರು ಕಲ್ಪಿಸಲು 550 ಕೋಟಿ ರೂ. ಯೋಜನೆಗೆ ಅನುಮೋದನೆ ದೊರೆತಿದೆ. ರಾಜ್ಯದಲ್ಲಿ 438 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ 'ನಮ್ಮ ಕ್ಲಿನಿಕ್' ಅನ್ನು 155.77 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಚಿತ್ರದುರ್ಗ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಬಸವೇಶ್ವರ ಕಂಚಿನ ಪುತ್ಥಳಿಯನ್ನು 30 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಈಗಾಗಲೇ 20 ಕೋಟಿ ರೂ. ನೀಡಿದ್ದು, ಮತ್ತೆ ಉಳಿದ ಹತ್ತು ಕೋಟಿ ರೂ. ಬಿಡುಗಡೆಗೆ ಅನುಮತಿ ನೀಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆಯ 4ನೇ ಹಂತದ ಮಾರ್ಗಸೂಚಿಗಳಿಗೆ ಕೆಲವು ತಿದ್ದುಪಡಿ ತಂದು ಕಾಮಗಾರಿ ಕೈಗೆತ್ತಿಕೊಳ್ಳಲು ಸಂಪುಟ ಸಮ್ಮತಿಸಿದೆ. ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ನಿರಾಣಿ ಶುಗರ್ಸ್ ನಡುವಿನ ಗುತ್ತಿಗೆ ಒಪ್ಪಂದ 24.30 ಕೋಟಿಗಳ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ಪಾವತಿಸಲು ಸಂಸ್ಥೆಯು ಸಾಲ ▶ 8ನೇ ಪುಟಕ್ಕೆ

ಮೊದಲ ಆಷಾಢ ಶುಕ್ರವಾರ

ಚಾಮುಂಡೇಶ್ವರಿ ದರ್ಶನ ಪಡೆದ ಸಾವಿರಾರು ಭಕ್ತರು

● ಎರಡು ವರ್ಷದ ನಂತರ ದೇವಿ ದರ್ಶನಕ್ಕೆ ಭಕ್ತರಿಗೆ ಮುಕ್ತಾವಕಾಶ
● ವಿವಿಧೆಡೆಯಿಂದ ಚಾಮುಂಡಿಬೆಟ್ಟಕ್ಕೆ ರಾತ್ರಿಯೇ ಆಗಮಿಸಿದ್ದ ಭಕ್ತರು



ತಾಯಿ ಚಾಮುಂಡೇಶ್ವರಿ ಉತ್ಸವಮೂರ್ತಿ



ಮೈಸೂರು ಉತ್ತನಹಳ್ಳಿ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನವರ ಉತ್ಸವಮೂರ್ತಿಗೆ ಆಷಾಢ ಶುಕ್ರವಾರದ ಅಲಂಕಾರ. ಹಾಗೆಯೇ (ಬಲಗಡೆ) ಮೈಸೂರು ಅಗ್ರಹಾರದ ಶೃಂಗೇರಿ ಶಾರದಾ ಮಾತೆಗೂ ಆಷಾಢದ ಅಲಂಕಾರ ಮಾಡಲಾಗಿತ್ತು.



ಮೈಸೂರು,ಜು.1(ಎಂಟಿವೈ)– ಎರಡು ವರ್ಷಗಳ ನಂತರ ಚಾಮುಂಡಿಬೆಟ್ಟದಲ್ಲಿ ಆಷಾಢ ಪೂಜಾ ವೈಭವ. ಮೊದಲ ಶುಕ್ರವಾರವಾದ ಇಂದು ಜರುಗಿದ ವಿಶೇಷ ಪೂಜಾ ಮಹೋತ್ಸವದಲ್ಲಿ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.

ಕೊರೊನಾ ಸೋಂಕಿನ ಆತಂಕದಿಂದಾಗಿ ಕಳೆದ ಎರಡು ವರ್ಷಗಳಿಂದ ಆಷಾಢ ಮಾಸದ ವಿಶೇಷ ಪೂಜಾ ಮಹೋತ್ಸವ ಕೇವಲ ಸಾಂಪ್ರದಾಯಿಕ ಆಚರಣೆಗಷ್ಟೇ ಸೀಮಿತಗೊಂಡಿತ್ತು. ಈಗ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಈ ಸಾಲಿನ ಆಷಾಢ ಮಾಸದ ಪೂಜಾ ಮಹೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸುವುದರೊಂದಿಗೆ ಭಕ್ತರು ಮುಕ್ತವಾಗಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಕ್ತಿ ದೇವತೆಯ ಆರಾಧನೆಯ ಮಾಸವಾದ ಆಷಾಢ ಶುಕ್ರವಾರದಂದು ನಾಡದೇವಿ ದರ್ಶನ ಪಡೆದು ಇಷ್ಟಾರ್ಥಸಿದ್ಧಿಗಾಗಿ ಪ್ರಾರ್ಥಿಸಿ, ವಿಶೇಷ ಪೂಜೆ ಸಲ್ಲಿಸಲು ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿದ್ದರು.

ವಿಶೇಷ ಪೂಜೆ: ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಿಗೆ ವಿವಿಧ ಪೂಜಾ ಕೈಂಕರ್ಯ ನೆರವೇರಿತು. ದೇವಾಲಯದ ಪ್ರಧಾನ ಆಗಮಿಕ ಡಾ. ಎನ್.ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ನಾಡದೇವಿಗೆ ವಿವಿಧ ಅಭಿಷೇಕ ಮಾಡಿ ಪೂಜೆ ನೆರವೇರಿಸಿದರು. ಮುಂಜಾನೆ 3.30ರಿಂದಲೇ ದೇವಿಗೆ ಮಹಾನ್ಯಾಸಕ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಅಭಿಷೇಕ ನೆರವೇರಿಸಲಾಯಿತು. ಬಳಿಕ ಕ್ರೀಮ್ ಕಲರ್ ರೇಷ್ಮೆ ಸೀರೆಯಿಂದ ಅಲಂಕರಿಸಿ, ಬಿಳಿ ಬಣ್ಣದ ವಿವಿಧ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಅಂತಿಮವಾಗಿ ಮಹಾಲಕ್ಷ್ಮೀ ಅಲಂಕಾರ ಮಾಡಿ, ಮಹಾಮಂಗಳಾರತಿ ನಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.


ಮುಂಜಾನೆ 5.30ರಿಂದ ರಾತ್ರಿ 9.30ರವರೆಗೂ ದರ್ಶನ: ಧಾರ್ಮಿಕ ಕಾರ್ಯ ಮುಗಿದ ನಂತರ ಮುಂಜಾನೆ 5.30ರಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ಬೆಳಗ್ಗೆ 9.30ಕ್ಕೆ ದೇವಾಲಯದ ಪ್ರಾಂಗಣದಲ್ಲೇ ಉತ್ಸವ ಮೂರ್ತಿ ಮೆರವಣಿಗೆ ಮಾಡಿ ಸಂಪ್ರದಾಯದಂತೆ ಪೊಲೀಸ್ ಪಡೆಯಿಂದ ಗನ್ ಸೆಲ್ಯೂಟ್ ಗೌರವ ಸಮರ್ಪಿಸಲಾಯಿತು. ನಂತರ ರಾತ್ರಿ 9.30 ರವರೆಗೂ ಭಕ್ತರಿಗೆ ದೇವಿ ದರ್ಶನಕ್ಕೆ ಅವಕಾಶ ನೀಡಲಾಯಿತು. ಮುಂಜಾನೆಯಿಂದ ರಾತ್ರಿವರೆಗೆ ಸಾವಿರಾರು ಭಕ್ತರು ಬೆಟ್ಟಕ್ಕೆ ಬಂದು ದೇವಿಯ ದರ್ಶನ ಪಡೆದರು.

ರಾತ್ರಿಯಿಡೀ ಜಾಗರಣೆ: ಮೊದಲ ಆಷಾಢ ಶುಕ್ರವಾರ ದೇವಿಯ ದರ್ಶನಕ್ಕೆ ಬಂದ ಭಕ್ತರು ರಾತ್ರಿಯಿಡೀ ದೇವಾಲಯದ ಮುಂದೆ ▶ 2ನೇ ಪುಟಕ್ಕೆ

ವಿದ್ಯುತ್ ದರ ಯೂನಿಟ್‌ಗೆ 19ರಿಂದ 31 ಪೈಸೆ ಏರಿಕೆ

ಪ್ರತಿ ಯೂನಿಟ್‌ಗೆ 38 ರಿಂದ 55 ಪೈಸೆಗೆ ಪ್ರಸ್ತಾವನೆ ಕೋರಿಕೆ

- ಬೆಸ್ಕಾಂ 55.28 ಪೈಸೆ
- ಮೆಸ್ಕಾಂ 38.98 ಪೈಸೆ
- ಸೆಸ್ಕಾಂ 40.47 ಪೈಸೆ
- ಹೆಸ್ಕಾಂ 49.54 ಪೈಸೆ
- ಗೆಸ್ಕಾಂ 39.36 ಪೈಸೆ



ಬೆಂಗಳೂರು, ಜು.1– ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಸರ್ಕಾರ ಜನತೆಗೆ ಕರೆಂಟ್ ಶಾಕ್ ನೀಡಿದೆ. ದರ ಏರಿಕೆ ನಿಯಮ ಇಂದಿನಿಂದಲೇ ಜಾರಿಯಾಗಿದೆ.

ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ 19 ರಿಂದ 31 ಪೈಸೆ ಹೆಚ್ಚಳ ಮಾಡಲಾಗಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು ಇನ್ಮುಂದೆ 19 ರಿಂದ 31 ರೂ. ಪಾವತಿಸಬೇಕು. ಕಳೆದ 2 ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಈ ಕ್ರಮಕೈಗೊಳ್ಳಲಾಗಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಎಸ್ಕಾಂಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಎಸ್ಕಾಂಗಳ ಮನವಿ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ದರ ಏರಿಕೆ ಮಾಡಿದೆ. ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಉತ್ಪಾದನೆಯ ವೆಚ್ಚ ಹೆಚ್ಚಳ, ಹೊರೆ ಕಡಿಮೆಯಾದ ಕೂಡಲೇ ಬೆಲೆಗಳು ವಾಪಸ್ ಯಥಾಸ್ಥಿತಿಗೆ ಬರುವ ಸಾಧ್ಯತೆ, ಕಲ್ಲಿದ್ದಲು ಅಭಾವ ಹಾಗೂ ದರ ಕೂಡ ಹೆಚ್ಚಳ, ಆರ್ಥಿಕವಾಗಿ ನಷ್ಟದಲ್ಲಿರುವ ಎಸ್ಕಾಂಗಳು ತಾತ್ಕಾಲಿಕ ಮಟ್ಟಕ್ಕೆ ದರ ಹೆಚ್ಚು ಮಾಡಿರುವುದು ವಿದ್ಯುತ್ ದರ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಭದ್ರ ನೆಲೆಗೆ ವರಿಷ್ಠರ ಕಾರ್ಯತಂತ್ರ

● ಈಗಾಗಲೇ ಅಧಿಕಾರ ಹಿಡಿದಿರುವ ಕರ್ನಾಟಕವನ್ನೇ ಇದಕ್ಕೆ ನೆಲೆಯಾಗಿಸಲು ನಿರ್ಧಾರ ● ಹೈದರಾಬಾದ್ ಕಾರ್ಯಕಾರಿಣಿಯಲ್ಲಿ ರಾಜ್ಯದ ನಾಯಕರಿಗೆ ಟಾಸ್ಕ್

ಬೆಂಗಳೂರು, ಜು.1(ಕೆಎಂಶಿ)–ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ತಲೆ ಎತ್ತಲು ಕರ್ನಾಟಕ ಮೂಲ ನೆಲೆಯಾಗಬೇಕು ಎಂದು ಬಯಸಿರುವ ಬಿಜೆಪಿ ವರಿಷ್ಠರು, ಈ ಸಂಬಂಧ ರಾಜ್ಯದ ನಾಯಕರಿಗೆ ಟಾಸ್ಕ್ ನೀಡುವ ಸಾಧ್ಯತೆಗಳಿವೆ.



ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಂದರ್ಭದಲ್ಲಿ ಕರ್ನಾಟಕದ ನಾಯಕರಿಗೆ ವರಿಷ್ಠರು ಈ ಸಂಬಂಧ ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ಹಲವು ನಾಯಕರು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಇದೇ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ವಹಿಸಬೇಕಾದ ಪಾತ್ರದ ಕುರಿತು ಚರ್ಚಿಸಲಿದ್ದಾರೆ.

ಪಕ್ಷ ಉತ್ತರ ಭಾರತದಲ್ಲಿ ಮಾತ್ರವಲ್ಲದೆ ಮಧ್ಯ ಭಾರತದಲ್ಲೂ ದೊಡ್ಡ ಮಟ್ಟದಲ್ಲಿ ತಲೆ ಎತ್ತಿದ್ದು, ಕೇವಲ ದಕ್ಷಿಣ ಭಾರತ ಬಿಜೆಪಿಯ ಪಾಲಿಗೆ ಒಲಿಯುತ್ತಿಲ್ಲ ಎಂಬುದು ಬಿಜೆಪಿ ವರಿಷ್ಠರ ಯೋಚನೆ. ಕರ್ನಾಟಕವನ್ನು ಹೊರತುಪಡಿಸಿದರೆ ಬೇರೆ ಯಾವ ರಾಜ್ಯಗಳಲ್ಲೂ ಬಿಜೆಪಿ ದೊಡ್ಡ ಶಕ್ತಿಯಾಗಿ ತಲೆ ಎತ್ತಿಲ್ಲ. ಇತ್ತೀಚೆಗೆ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಸಾಧನೆ ಗಣನೀಯವಾಗಿದೆಯಾದರೂ, ಅದನ್ನು ನೆಚ್ಚಿಕೊಂಡು ಇಡೀ ರಾಜ್ಯವನ್ನು ವಶಪಡಿಸಿಕೊಳ್ಳುವುದು ಕಷ್ಟ. ನೆಲೆ ಕಂಡುಕೊಂಡ ರಾಜ್ಯಗಳಲ್ಲಿ ಪಟ್ಟು ಬಿಡದೆ ಕೆಲಸ ಮಾಡಿದರೆ, ಸ್ಥಳೀಯ ಘಟಕಗಳಿಗೆ ಶಕ್ತಿ ತುಂಬಿದರೆ ಮುಂದಿನ ದಿನಗಳಲ್ಲಿ ತೆಲಂಗಾಣ ಸೇರಿದಂತೆ ಹಲವು ಕಡೆ ಬಿಜೆಪಿ ದೊಡ್ಡ ಶಕ್ತಿಯಾಗಿ ನೆಲೆ ನಿಲ್ಲಬಹುದು.

ಕರ್ನಾಟಕ ದಕ್ಷಿಣ ಭಾರತದ ರಾಜ್ಯಗಳಿಗೆ ಮೂಲ ನೆಲೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಪಕ್ಷದ ವರಿಷ್ಠರು ಬಯಸಿದ್ದು, ಇದೇ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿ ಸಭೆಯ ಸಂದರ್ಭದಲ್ಲಿ ರಾಜ್ಯದ ನಾಯಕರಿಗೆ ಸೂಚನೆ ನೀಡುವ ಲಕ್ಷಣಗಳು ದಟ್ಟವಾಗಿವೆ.

ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪಕ್ಷ ಮರಳಿ ಅಧಿಕಾರಕ್ಕೆ ಬರಬೇಕು. ಆ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಮೇಲೆ ▶ 8ನೇ ಪುಟಕ್ಕೆ

ಜುಲೈ 4ಕ್ಕೆ ಏಕನಾಥ್ ಶಿಂಧೆ ಸರ್ಕಾರ ವಿಶ್ವಾಸ ಮತಯಾಚನೆ



ಮುಂಬೈ, ಜು.1– ಮಹಾರಾಷ್ಟ್ರದಲ್ಲಿನ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ–ಭಾರತೀಯ ಜನತಾ ಪಾರ್ಟಿ ನೂತನ ಸರ್ಕಾರ ಜು.4ರಂದು ವಿಶ್ವಾಸಮತ ಯಾಚಿಸಲಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಬಿಜೆಪಿ ಶಾಸಕ ರಾಹುಲ್ ನರ್ವೇಕರ್ ವಿಧಾನ ಸಭಾ ಸ್ಪೀಕರ್ ಸ್ಥಾನಕ್ಕಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಒಂದು ವೇಳೆ ಈ ಸ್ಥಾನಕ್ಕೆ ಚುನಾವಣೆ ಅಗತ್ಯವಾದರೆ 2 ದಿನಗಳ ವಿಶೇಷ ಅಧಿವೇಶನ ಆರಂಭವಾಗುವ ಜು.3 ರಂದು ಚುನಾವಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಾನಾ ಪಟೋಲೆ ಕಳೆದ ವರ್ಷ ಫೆಬ್ರವರಿ ತಿಂಗಳಲ್ಲಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಆ ಸ್ಥಾನ ತೆರವಾಗಿದೆ. ಜು.4ರಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸದನದಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ವಿಧಾನ ಭವನದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.


ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಡಿಸಿಎಂ ದೇವೇಂದ್ರ ಫಡ್ನವೀಸ್‌ಗೆ ಶುಭ ಕೋರಿದ ಉದ್ಧವ್ ಠಾಕ್ರೆ



ಮುಂಬೈ, ಜು.1– ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ಅವರಿಗೆ ನಿರ್ಗಮಿತ ಮುಖ್ಯಮಂತ್ರಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. "ಹೊಸದಾಗಿ ನೇಮಕಗೊಂಡ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಶುಭಾಶಯಗಳು. ನೀವು ಮಹಾರಾಷ್ಟ್ರಕ್ಕೆ ಒಳ್ಳೆಯ ಕೆಲಸ ಮಾಡಬೇಕೆಂದು ನಾನು ಬಯಸುತ್ತೇನೆ' ಎಂದು ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ.

ಕೊಡಗು ಗಡಿಯಲ್ಲಿ ಮತ್ತೆ ಭೂಮಿ ಗಡಗಡ...

ಒಂದೇ ದಿನ ಎರಡು ಬಾರಿ ಲಘು ಭೂ ಕಂಪನ



ಭಾರೀ ಶಬ್ದಕ್ಕೆ ನಿದ್ರೆಯಿಂದ ಎದ್ದ ಜನರಲ್ಲಿ ಆತಂಕ

ಮಡಿಕೇರಿ, ಜು.1– ಕೊಡಗು ಜಿಲ್ಲೆಯಲ್ಲಿ ವಾರದಲ್ಲಿ ಮೂರು ಬಾರಿ ಭೂಮಿ ಕಂಪಿಸಿತ್ತು. ಇಂದು ಮತ್ತೆ ಎರಡು ಬಾರಿ ಲಘು ಭೂಕಂಪನ ಸಂಭವಿಸಿದ್ದು, ಜಿಲ್ಲೆ ಜನರನ್ನು ಆತಂಕಕ್ಕೆ ದೂಡಿದೆ. ಕೊಡಗು ಗಡಿ, ದಕ್ಷಿಣ ಕನ್ನಡ ಜಿಲ್ಲೆಯ ಅಂಚಿನ 'ಚೆಂಬು' ಗ್ರಾಮ ವ್ಯಾಪ್ತಿಯಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಇದನ್ನು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ ದೃಢಪಡಿಸಿದ್ದು, ಆತಂಕ ಪಡುವ ಅಗತ್ಯವಿಲ್ಲವೆಂದು ಸ್ಪಷ್ಟಪಡಿಸಿದೆ.

ಚೆಂಬು ಗ್ರಾಮದಲ್ಲಿ ಶುಕ್ರವಾರ ಮುಂಜಾನೆ 1 ಗಂಟೆ 15 ನಿಮಿಷ 12 ಸೆಕೆಂಡ್‌ಗೆ ಭೂಮಿ ಕೆಲ ಸೆಕೆಂಡ್‌ಗಳ ಕಾಲ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಈ ಕಂಪನ 1.8 ದಾಖಲಾಗಿದೆ. ಬಳಿಕ ಬೆಳಗ್ಗೆ 10.47ರ ಸುಮಾರಿಗೆ ಚೆಂಬು ಹಾಗೂ ಪೆರಾಜೆ ಗ್ರಾಮದಲ್ಲಿ ಎರಡನೇ ಬಾರಿ ಭೂಮಿ ಕಂಪಿಸಿದ್ದು, ಇದರ ತೀವ್ರತೆ 2.1 ದಾಖಲಾಗಿದೆ. ಬೆಂಗಳೂರಿನ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿಯ ಪ್ರಕಾರ ಮೊದಲ ಕಂಪನದ ಕೇಂದ್ರ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಿಂದ 5.2 ಕಿ.ಮೀ ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿ.ಮೀ. ಆಡಿ ಭೂ ಕಂಪನದ ಕೇಂದ್ರ ಬಿಂದು ಕಂಡು ಬಂದಿದೆ. ದ್ವಿತೀಯ ಕಂಪನದ ಕೇಂದ್ರ ಮಡಿಕೇರಿ ತಾಲೂಕಿನ ಕರಿಕೆ ಭಾಗದ ಉತ್ತರ ವಾಯುವ್ಯ ದಿಕ್ಕಿನಲ್ಲಿ 9.1 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.6 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 11.3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ಪ್ರದೇಶದ 20–30 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿರುವುದಾಗಿ ಹೇಳಲಾಗಿದೆ.

ಗ್ರಾಮೀಣರಲ್ಲಿ ಮೂಡಿದ ಆತಂಕ: ಮಧ್ಯರಾತ್ರಿ 1.15ರ ಸುಮಾರಿಗೆ ಭೂಮಿ ಕಂಪಿಸಿದಾಗ ಗಾಢ ನಿದ್ರೆಯಲ್ಲಿದ್ದ ಜನ ಬೆಚ್ಚಿಬಿದ್ದು ಎಚ್ಚರಗೊಂಡು ಆತಂಕಕ್ಕೆ ಒಳಗಾಗಿದ್ದಾರೆ. ಆರಂಭದಲ್ಲಿ ದೊಡ್ಡ ಶಬ್ದ ಕೇಳಿಸಿತು. ಜೊತೆಗೆ ಭೂಮಿ ಅಲುಗಾಡಿದ ಅನುಭವವಾಯಿತು ಎಂದು ಸ್ಥಳೀಯರು ಹೇಳಿದ್ದಾರೆ. ಬೆಳಗಿನ ಜಾವ ಮತ್ತೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಕಳೆದ ಮೂರು ಬಾರಿ ಭೂಮಿ ಕಂಪಿಸಿ ಆತಂಕ ಸೃಷ್ಟಿಯಾದ ಅದೇ ಪರಿಸರದಲ್ಲಿ ಮತ್ತೆ ಭೂ ಕಂಪನವಾಗಿರುವುದು ಸಾರ್ವಜನಿಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಸಂಪಾಜೆ, ಚೆಂಬು, ತೊಡಿಕಾನ, ಪೆರಾಜೆ, ಬಡ್ಡಡ್ಕ, ಸುಳ್ಯ, ಉಬರಡ್ಕ, ಎಲಿಮಲೆ, ಗುತ್ತಿಗಾರು ಪರಿಸರಗಳಲ್ಲೂ ಈ ಕಂಪನದ ಅನುಭವವಾಗಿರುವುದಾಗಿ ಹೇಳಲಾಗಿದೆ. ಕಳೆದ ಕೆಲ ದಿನಗಳ ಅವಧಿಯಲ್ಲಿ ಕೊಡಗಿನಲ್ಲಿ ಸಂಭವಿಸಿದ ಐದನೇ ಭೂ ಕಂಪನ ಇದಾಗಿದೆ. ಈ ಭೂಕಂಪನವನ್ನು ವೈಜ್ಞಾನಿಕವಾಗಿ ಪರಿಶೀಲಿಸಿದಾಗ ಸುಮಾರು 30 ಕಿ.ಮೀ. ಪ್ರದೇಶದವರೆಗೂ ಅನುಭವವಾಗುವ ಸಾಧ್ಯತೆ ಇದೆ. ಆದರೆ ಈ ಕಂಪನದಿಂದ ಭಯಪಡುವ ಅಗತ್ಯವಿಲ್ಲ. ಹೆಚ್ಚೆಂದರೆ ಮನೆಯಲ್ಲಿರುವ ವಸ್ತುಗಳು ಅಲುಗಾಡಬಹುದು. ಜನತೆ ಗಾಬರಿ ಆಗಬೇಕಿಲ್ಲ. ಈ ಭೂಕಂಪನದ ಅನುಭವ ತಮಗೇನಾದರೂ ಆದರೆ ಹಾಗೂ ಭೂಮಿಯಲ್ಲಿ ಬಿರುಕುಗಳು ಕಂಡು ಬಂದರೆ ಕೊಡಗು ಜಿಲ್ಲೆಯ ವಿಪತ್ತು ನಿರ್ವಹಣಾ ಕೇಂದ್ರ 08272–221077, 221099 ಇದಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.




ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆ

● ಮಡಿಕೇರಿ–ಮಂಗಳೂರು ರಸ್ತೆಯಲ್ಲಿ ಮರ ಬಿದ್ದು, ಸಂಚಾರ ಅಸ್ತವ್ಯಸ್ತ
● ಟ್ರಾನ್ಸ್‌ಫಾರ್ಮರ್ ಮೇಲೆ ಬಿದ್ದ ಮರ ● ಕೆಲವು ಕಡೆ ಕಗ್ಗತ್ತಲು

ಮಡಿಕೇರಿ,ಜು.1– ಕೊಡಗು ಜಿಲ್ಲೆಯ ವಿವಿಧ ಕಡೆ ಗಾಳಿ ಸಹಿತ ಭಾರೀ ಮಳೆಯಾಗಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ಪಾಲಿಬೆಟ್ಟ ಬಳಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಮರ ಬಿದ್ದು, ಹಾನಿಯಾಗಿದೆ. ವಿದ್ಯುತ್ ಕಂಬಗಳನ್ನು ಬದಲಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಚೆಸ್ಕಾಂ ತಿಳಿಸಿದೆ.

ಮಡಿಕೇರಿ–ಮಂಗಳೂರು ರಸ್ತೆಯ ಕಾಟಕೇರಿ ಬಳಿ ಸಂಜೆ ವೇಳೆ ಮರವೊಂದು ಬಿದ್ದ ಪರಿಣಾಮ ಕೆಲ ಕಾಲ ವಾಹನ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಮರವನ್ನು ಕಡಿದು ತೆರವುಗೊಳಿಸುವ ಮೂಲಕ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮರ ಬಿದ್ದ ಪರಿಣಾಮ ವಿದ್ಯುತ್ ▶ 8ನೇ ಪುಟಕ್ಕೆ



ಮೊದಲ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದರ್ಶನ ಪಡೆದ ಸಾವಿರಾರು ಭಕ್ತರು

● ಎರಡು ವರ್ಷದ ನಂತರ ದೇವಿ ದರ್ಶನಕ್ಕೆ ಭಕ್ತರಿಗೆ ಮುಕ್ತಾವಕಾಶ ● ವಿವಿಧೆಡೆಯಿಂದ ಚಾಮುಂಡಿಬೆಟ್ಟಕ್ಕೆ ರಾತ್ರಿಯೇ ಆಗಮಿಸಿದ್ದ ಭಕ್ತರು



ಭಕ್ತರಿಗೆ ದಾಸೋಹಕ್ಕೆ ಸಿದ್ಧತೆ



ಭಕ್ತರಿಗೆ ಮಧ್ಯಾಹ್ನದ ಭೋಜನ ವ್ಯವಸ್ಥೆ

ಭಕ್ತರಿಗೆ ಉತ್ತಮ ವ್ಯವಸ್ಥೆ: ಎಸ್.ಎ.ರಾಮದಾಸ್

ಮೈಸೂರು,ಜು.1(ಎಂಟಿವೈ)– ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ನಡೆಯುವ ವಿಶೇಷ ಪೂಜಾ ಮಹೋತ್ಸವಕ್ಕೆ ಅಗತ್ಯ ವ್ಯವಸ್ಥೆ ಮಾಡಿದ್ದರಿಂದ ಭಕ್ತರು ಸರಾಗವಾಗಿ ದರ್ಶನ ಪಡೆಯಲು ಸಾಧ್ಯವಾಯಿತು ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಚಾಮುಂಡಿಬೆಟ್ಟಕ್ಕೆ ಇಂದು ಮುಂಜಾನೆ ಭೇಟಿ ನೀಡಿ, ದೇವಾಲಯ ಹಾಗೂ ಪ್ರಸಾದ ವಿನಿಯೋಗಿಸಲು ತಯಾರಿಸುತ್ತಿದ್ದ ಅಡುಗೆಯನ್ನು ಪರಿಶೀಲಿಸಿ, ಸಲಹೆ–ಸೂಚನೆ ನೀಡಿದರು. ದೇವಿಯ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ವಿಶ್ವದ ಅಷ್ಟ ಶಕ್ತಿ ಪೀಠಗಳಲ್ಲಿ ಚಾಮುಂಡೇಶ್ವರಿಯ ಸನ್ನಿಧಿ 5ನೇ ಪೀಠವಾಗಿದೆ. ಶಕ್ತಿ ದೇವತೆಯ ಆರಾಧನೆ ಮಾಸವಾದ ಆಷಾಢದ 4 ಶುಕ್ರವಾರ ಹಾಗೂ ವರ್ಧಂತಿಯ ದಿನ ದೇವಿಯ ದರ್ಶನ ಪಡೆದರೆ ಶುಭವಾಗಲಿದೆ. ಈ ಹಿನ್ನೆಲೆಯಲ್ಲಿ ಭಕ್ತರು ಆಷಾಢ ಪೂಜಾ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರು. ಆಷಾಢದ ಮೊದಲನೆಯ ಶುಕ್ರವಾರದ ವಿಶೇಷ ಪೂಜಾ ಮಹೋತ್ಸವದ ಯಶಸ್ಸಿಗೆ ಅಗತ್ಯ ಸಿದ್ಧತೆ ಮಾಡಿಕೊಂಡಿರುವುದು ಭಕ್ತರು ಸರಾಗವಾಗಿ ದೇವಿಯ ದರ್ಶನ ಪಡೆಯಲು ಸಾಧ್ಯವಾಗುತ್ತಿದೆ. ಲಲಿತಮಹಲ್ ಪ್ಯಾಲೇಸ್ ಹೋಟೆಲ್ ಮೈದಾನದಿಂದ ಭಕ್ತರಿಗಾಗಿ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿರುವುದು ಸಾವಿರಾರು ಬಡ ಭಕ್ತರಿಗೆ ನೆರವಾಗಿದೆ. ಬೆಟ್ಟಕ್ಕೆ ಬಂದ ಎಲ್ಲ ಭಕ್ತರಿಗೂ ಪ್ರಸಾದ ರೂಪದಲ್ಲಿ ಬಾಳೆ ಎಲೆ ಊಟ, ದೊನ್ನೆಯಲ್ಲಿ ಪ್ರಸಾದ ವಿನಿಯೋಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು





ಒಂದನೇ ಪುಟದಿಂದ

ಜಾಗರಣೆ ಮಾಡಿದ್ದಾರೆ. ಎರಡು ವರ್ಷದ ಬಳಿಕ ನಡೆಯುತ್ತಿರುವ ವಿಶೇಷ ಪೂಜಾ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ರಾತ್ರಿಯೇ ಮೈಸೂರಿಗೆ ಬಂದಿದ್ದ ಭಕ್ತರು ಮೆಟ್ಟಿಲುಗಳ ಮೂಲಕ ಬೆಟ್ಟಕ್ಕೆ ಬಂದು ಗುರುವಾರ ರಾತ್ರಿ 10 ಗಂಟೆಯಿಂದಲೇ ದೇವಾಲಯದ ಮುಂಭಾಗ ಸರದಿ ಸಾಲಿನಲ್ಲಿ ನಿಂತಿದ್ದರು. ಮುಂಜಾನೆ 5.30ಕ್ಕೆ ದೇವಾಲಯದ ಬಾಗಿಲು ತೆರೆಯುತ್ತಿದ್ದಂತೆಯೇ ದೇವಾಲಯ ಪ್ರವೇಶಿಸಿ, ದರ್ಶನ ಪಡೆಯುವ ಮೂಲಕ ಭಕ್ತಿ ಮೆರೆದರು.

ಕಟ್ಟುನಿಟ್ಟಿನ ಕ್ರಮ: ಚಾಮುಂಡಿಬೆಟ್ಟದಲ್ಲಿ ಪೊಲೀಸರು ಕೈಗೊಂಡಿದ್ದ ಕಟ್ಟುನಿಟ್ಟಿನ ಕ್ರಮದಿಂದಾಗಿ ದೇವಾಲಯದ ಸುತ್ತಮುತ್ತ ಅನಗತ್ಯ ಗುಂಪುಗೂಡುವಿಕೆಗೆ ಕಡಿವಾಣ ಬಿದ್ದಿತ್ತು. ಪ್ರತಿ ವರ್ಷ ದೇವಾಲಯ ಮುಖ್ಯ ದ್ವಾರದಿಂದ ನುಸುಳುವ ಪ್ರಯತ್ನ ಮಾಡುತ್ತಿದ್ದರು. ಇದರಿಂದ ಕೆಲವು ಸಂದರ್ಭದಲ್ಲಿ ನೂಕುನುಗ್ಗಲು ಉಂಟಾಗಿ ಗೊಂದಲ ಸೃಷ್ಟಿಯಾಗುತ್ತಿತ್ತು. ಈ ಬಾರಿ ದೇವಾಲಯದ ಸುತ್ತಲೂ ಬ್ಯಾರಿಕೇಡ್ ಅಳವಡಿಸಿದ್ದ ರಿಂದ ಭಕ್ತರು ನಿಗದಿತ ಸಾಲಿನಲ್ಲೇ ದೇವಾಲಯಕ್ಕೆ ಪ್ರವೇಶ ಪಡೆದು, ಸುಗಮ ದರ್ಶನಕ್ಕೆ ಅನುವು ಮಾಡಿಕೊಟ್ಟರು.

ಬಿಗಿ ಪೊಲೀಸ್ ಭದ್ರತೆ: ಚಾಮುಂಡಿಬೆಟ್ಟದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಮಾರ್ಗದರ್ಶನದಲ್ಲಿ ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿತ್ತು. ಅಶ್ವರೋಹಿ ದಳದ ಸಿಬ್ಬಂದಿಯನ್ನು ದೇವಾಲಯದ ಸುತ್ತಲೂ ಗಸ್ತಿಗಾಗಿ ನಿಯೋಜಿಸಲಾಗಿತ್ತು. ಅಲ್ಲದೆ ಜೇಬುಗಳ್ಳರು, ಸರಗಳ್ಳರ ಹಾವಳಿ ಹತ್ತಿಕ್ಕಲು ಮಫ್ತಿಯಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು.

ಸಾರಿಗೆ ಬಸ್ ವ್ಯವಸ್ಥೆ: ಕೆಲವು ವರ್ಷಗಳಿಂದ ಆಚರಣೆಯಲ್ಲಿರುವಂತೆ ಈ ಬಾರಿಯೂ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿತ್ತು. ಲಲಿತಮಹಲ್ ಪ್ಯಾಲೇಸ್ ಹೋಟೆಲ್ ಪಕ್ಕದ ಮೈದಾನದಲ್ಲಿ ಖಾಸಗಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಿ, ಅಲ್ಲಿಂದಲೇ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಜಿಲ್ಲಾಡಳಿತದಿಂದ 50 ಬಸ್‌ಗಳ ವ್ಯವಸ್ಥೆ ಮಾಡಲಾಗಿತ್ತು.

ಕೋವಿಡ್ ಟೆಸ್ಟ್: ಕೋವಿಡ್ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು. ಎರಡು ಡೋಸ್ ಲಸಿಕೆ ಕಡ್ಡಾಯ. ಲಸಿಕೆ ಪಡೆಯದೇ ಇರುವವರು 72 ಗಂಟೆ ಅವಧಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿ, ನೆಗೆಟಿವ್ ರಿಪೋರ್ಟ್ ತರಬೇಕೆಂಬ ನಿಯಮ ಜಾರಿಗೊಳಿಸಿದ್ದರಿಂದ ಲಲಿತಮಹಲ್ ಪ್ಯಾಲೇಸ್ ಹೋಟೆಲ್ ಮೈದಾನದಲ್ಲಿ ಆರೋಗ್ಯ ಇಲಾಖೆ ವತಿಯಿಂದ ತಪಾಸಣೆಗೆ ಸಿಬ್ಬಂದಿ ನೇಮಿಸಲಾಗಿತ್ತು. ಅಲ್ಲದೆ ಆರ್‌ಟಿಪಿಸಿಆರ್ ಕೌಂಟರ್ ತೆರೆದು ಕೋವಿಡ್ ಪರೀಕ್ಷೆ ಮಾಡಿ ಬೆಟ್ಟಕ್ಕೆ ಹೋಗಲು ಅನುಮತಿ ನೀಡಲಾಗುತ್ತಿತ್ತು.

ಕೋವಿಡ್ ಪರೀಕ್ಷೆಗೆ ಅಂಜಿದ ಭಕ್ತರು: ಚಾಮುಂಡಿ ಬೆಟ್ಟಕ್ಕೆ ಹೋಗಬೇಕೆಂದು ಉತ್ಸಾಹದಿಂದ ಬಂದಿದ್ದ ಭಕ್ತರು ಕೋವಿಡ್ ನೆಗೆಟಿವ್ ರಿಪೋರ್ಟ್ ಕೇಳುತ್ತಿದ್ದಂತೆ ಲಲಿತಮಹಲ್ ಪ್ಯಾಲೇಸ್ ಮೈದಾನದಿಂದ ವಾಪಸ್ಸಾಗುತ್ತಿದ್ದ ದೃಶ್ಯ ಕಂಡು ಬಂದಿತು. ಈ ಹಿಂದೆ ಉಚಿತ ಸೇವೆಗಾಗಿ 25–30 ಬಸ್ ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ 50 ಬಸ್ ವ್ಯವಸ್ಥೆ ಮಾಡಿದ್ದರಿಂದ ಪ್ರಯಾಣಿಕರ ಕೊರತೆ ಎದ್ದು ಕಾಣುತ್ತಿತ್ತು. ಬೆಟ್ಟದಲ್ಲೂ ಭಕ್ತರ ಸಂಖ್ಯೆ ಹಿಂದಿನ ವರ್ಷಗಳಿಗಿಂತ ವಿರಳವಾಗಿತ್ತು.

ಅನ್ನ ದಾಸೋಹ: ಮೈಸೂರಿನ ಚಾಮರಾಜ ಜೋಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಮೊದಲ ಆಷಾಢ ಶುಕ್ರವಾರದ ಅಂಗವಾಗಿ ಚಾಮುಂಡಿಬೆಟ್ಟದಲ್ಲಿ 35 ಸಾವಿರ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಬೆಟ್ಟದಲ್ಲಿರುವ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡದಲ್ಲಿ ಮುಂಜಾನೆಯಿಂದಲೇ ಭಕ್ತರಿಗೆ ಉಪಾಹಾರ, ಮಧ್ಯಾಹ್ನ ಭೋಜನದ ವ್ಯವಸ್ಥೆ ಮಾಡಿ, ಹಾರ್ಲಿಕ್ಸ್ ಮೈಸೂರು ಪಾಕ್ ವಿತರಿಸಲಾಯಿತು.

ಶಾಸಕರ ಭೇಟಿ: ಚಾಮುಂಡಿಬೆಟ್ಟಕ್ಕೆ ಇಂದು ಬೆಳಗ್ಗೆ ಶಾಸಕರಾದ ಎಸ್.ಎ.ರಾಮದಾಸ್, ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಅಡಗೂರು ಹೆಚ್.ವಿಶ್ವನಾಥ್ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು ಬೆಟ್ಟಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದರು.

ನಳನಳಿಸಿದ ದೇವಾಲಯ: ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಾಲಯವನ್ನು ಬಣ್ಣ ಬಣ್ಣದ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಮುಂಜಾನೆಯ ಮಂಜಿನಲ್ಲಿ, ವಿದ್ಯುತ್ ದೀಪಗಳ ಬೆಳಕಿನಲ್ಲಿ ಶೃಂಗಾರಗೊಂಡಿದ್ದ ದೇವಾಲಯವನ್ನು ಭಕ್ತರು ಕಣ್ತುಂಬಿಕೊಂಡರು.

ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ



ಹಿರಿಯ ವೈದ್ಯ ಎಲ್.ಯೋಗಾನರಸಿಂಹಾಚಾರ್ ಅವರಿಗೆ ಡಾ.ಬಿ.ಸಿ.ರಾಯ್ ಸದ್ಭಾವನಾ ಪ್ರಶಸ್ತಿ ಪ್ರದಾನ



ಮೈಸೂರು, ಜು.1(ಆರ್‌ಕೆಬಿ)– ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಮೈಸೂರಿನ ಬ್ರಹ್ಮೀಭೂತ ವಾಸುದೇವ ಮಹಾರಾಜ್ ಫೌಂಡೇಷನ್ ವತಿಯಿಂದ ಮೈಸೂರಿನ ಹಿರಿಯ ಕೀಲುಮೂಳೆ ತಜ್ಞ ಡಾ.ಎಲ್.ಯೋಗಾನರಸಿಂಹಾಚಾರ್ ಅವರಿಗೆ ಡಾ.ಬಿ.ಸಿ.ರಾಯ್ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಯಿತು.

ವೈದ್ಯ ಡಾ.ಬಿ.ಸಿ.ರಾಯ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಭಾನವಿ ಆಸ್ಪತ್ರೆಯ ಡಾ.ವಿಜಯ ಚೆಲುವರಾಜ್, ಡಾ.ಬಿ.ಸಿ.ರಾಯ್ ಅವರು ವೈದ್ಯರಾಗಿ ಬದುಕು ಸವೆಸಿದ ನೆನಪಿನಲ್ಲಿ ಜು.1ರಂದು ರಾಷ್ಟ್ರೀಯ ವೈದ್ಯರ ದಿನ ಆಚರಿಸುವಂತೆ ಭಾರತ ಸರ್ಕಾರ 1991ರಲ್ಲಿ ಕರೆ ಕೊಟ್ಟಿತ್ತು. ಶಿಕ್ಷಣ ತಜ್ಞ, ಸಮಾಜ ಸೇವಕ, ಸ್ವಾತಂತ್ರ್ಯ ಹೋರಾಟಗಾರ ಬಿ.ಸಿ.ರಾಯ್ ಕೆಲ ಕಾಲ ಮಹಾತ್ಮ ಗಾಂಧೀಜಿಯವರ ವೈದ್ಯರೂ ಆಗಿದ್ದರೆಂಬುದು ವಿಶೇಷ. ಸ್ವಾತಂತ್ರ್ಯದ ನಂತರ ಅವರು ಉತ್ತರ ಪ್ರದೇಶದ ರಾಜ್ಯಪಾಲರಾಗಿ, ಒಂದು ವರ್ಷದ ಬಳಿಕ 1948ರಿಂದ 1962ರವರೆಗೆ 14 ವರ್ಷಗಳ ಕಾಲ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯೂ ಆಗಿದ್ದರು. ಆಡಳಿತದ ನಡುವೆಯೂ ರೋಗಿಗಳ ಶುಶ್ರೂಷೆ ಮಾಡುತ್ತಿದ್ದ ಅವರು ಜನರ ಒಲವು ಗಳಿಸಿದರು. 1928ರಲ್ಲಿ ಭಾರತೀಯ ವೈದ್ಯಕೀಯ ಸಂಘ, ಭಾರತೀಯ ವೈದ್ಯಕೀಯ ಮಂಡಳಿ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 1939 ಮತ್ತು 1945ರ ನಡುವೆ ಭಾರತೀಯ ವೈದ್ಯಕೀಯ ಮಂಡಳಿಯ ಮೊದಲ ಅಧ್ಯಕ್ಷರೂ ಆಗಿದ್ದರು. ಅವರು 1962ರಂದು ತಮ್ಮ 80ನೇ ಹುಟ್ಟುಹಬ್ಬದಂದೇ ನಿಧನರಾದರು. ತಮ್ಮ ಮನೆಯನ್ನು ವೃದ್ಧಾಶ್ರಮವಾಗಿ ಪರಿವರ್ತಿಸಲು ದಾನ ಮಾಡಿ, ಅದಕ್ಕೆ ಅವರ ತಾಯಿಯ ಹೆಸರಿಡಲಾಗಿತ್ತು ಎಂದರು.

ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಳಿದಾಸ ರಸ್ತೆ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಸಿಇಓ ಕೆ.ಆರ್.ಯೋಗಾನರಸಿಂಹನ್, ಕಾಂಗ್ರೆಸ್ ಮುಖಂಡ ಎನ್.ಎಂ.ನವೀನ್‌ಕುಮಾರ್, ಕಸಾಪ ಪದಾಧಿಕಾರಿ ಲತಾ ಮೋಹನ್, ವಾಸುದೇವ ಮಹಾರಾಜ್ ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷ ಎಂ.ವಿ.ನಾಗೇಂದ್ರಬಾಬು, ಸಂಚಾಲಕ ಎನ್.ಆನಂದ್ ಇನ್ನಿತರರು ಉಪಸ್ಥಿತರಿದ್ದರು.

ನಾಲ್ವರು ಸಾಧಕ ವೈದ್ಯರ ಸನ್ಮಾನಿಸಿ ಡಾ.ಬಿ.ಸಿ.ರಾಯ್ ಸ್ಮರಣೆ



ಮೈಸೂರು, ಜು.1(ಆರ್‌ಕೆಬಿ)– ವೈದ್ಯರ ದಿನಾಚರಣೆ ಅಂಗವಾಗಿ ಮೈಸೂರಿನ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಡಾ.ರಾಧಾ, ಡಾ.ಅವಿನಾಶ್, ಡಾ.ಪೂಜಾ, ಡಾ.ಕುಶಾಲ್ ಅವರನ್ನು ಸನ್ಮಾನಿಸುವ ಮೂಲಕ ದೇಶಭಕ್ತ, ಅಪ್ರತಿಮ ರಾಜಕಾರಣಿ, ಶಿಕ್ಷಣ ತಜ್ಞ, ಸ್ವಾತಂತ್ರ್ಯ ಹೋರಾಟಗಾರ, ವೈದ್ಯ ಡಾ.ಬಿ.ಸಿ.ರಾಜ್ ಅವರನ್ನು ಸ್ಮರಿಸಲಾಯಿತು.

ಇದಕ್ಕೂ ಮುನ್ನ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಅವರು ಡಾ.ಬಿ.ಸಿ.ರಾಯ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಡಾ.ಬಿ.ಸಿ.ರಾಯ್ ಅವರ ಸೇವೆಯನ್ನು ಸ್ಮರಿಸಿದರು. ರೋಗದಿಂದ ನರಳುವವರ ಪಾಲಿಗೆ ವೈದ್ಯರು ದೇವರ ಪ್ರತಿನಿಧಿಗಳಿದ್ದಂತೆ. ರೋಗಿಗಳ ರೋಗ ನಿರ್ಣಯಿಸಿ, ಅದನ್ನು ವಾಸಿ ಮಾಡುವ ಮೂಲಕ ರೋಗಿಗಳ ಜೀವ ರಕ್ಷಿಸುವ ವೈದ್ಯರು ಅನೇಕ ಅತಂಕ ಪರಿಸ್ಥಿತಿ ಎದುರಿಸುವಂತಾಗಿದೆ. ವೈದ್ಯರ ಬಗ್ಗೆ ಸಮಾಜ ಮೃದು ಭಾವನೆ ತಾಳುವುದನ್ನು ರೂಢಿಸಿಕೊಳ್ಳಬೇಕು. ವೈದ್ಯರು ಜೀವ ರಕ್ಷಕರೇ ಹೊರತು ಜೀವ ತೆಗೆಯುವವರಲ್ಲ ಎಂಬುದನ್ನು ರೋಗಿಗಳ ಕಡೆಯವರು ಅರಿತು ತಾಳ್ಮೆ ವಹಿಸಬೇಕು. ಕಾಯಿಲೆ ವಾಸಿ ಮಾಡುವಲ್ಲಿ ವೈದ್ಯರ ಶ್ರಮವನ್ನು ಎಲ್ಲರೂ ನೆನಪಿಸಿಕೊಳ್ಳುವುದು ಅಗತ್ಯ ಎಂದರು. ಈ ಸಂದರ್ಭದಲ್ಲಿ ಜೀವಧಾರ ರಕ್ತನಿಧಿ ಕೇಂದ್ರ ನಿರ್ದೇಶಕ ಮುತ್ತಣ್ಣ, ಮಮತಾ ದಿಲೀಪ್, ದೇವೇಂದರ್, ಪೃಥ್ವಿಸಿಂಗ್ ಚಂದ್ರಾವತ್ ಇನ್ನಿತರರು ಉಪಸ್ಥಿತರಿದ್ದರು.

ಗೃಹಿಣಿಗೆ ಬ್ಲಾಕ್‌ಮೇಲ್: ತಂದೆ–ಮಗನ ವಿರುದ್ಧ ಕೇಸ್

ಮೈಸೂರು, ಜು. 1– ಗೃಹಿಣಿಯೊಬ್ಬರು ಸ್ನಾನ ಮಾಡುವಾಗ ವಿಡಿಯೋ ಚಿತ್ರೀಕರಣ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡಿದ ಆರೋಪದ ಮೇರೆಗೆ ತಂದೆ ಹಾಗೂ ಮಗನ ವಿರುದ್ಧ ಮೈಸೂರಿನ ಹೆಬ್ಬಾಳ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಬ್ಬಾಳ್ 1ನೇ ಹಂತದ ನಿವಾಸಿಗಳಾದ ಪ್ರಮೋದ್ ಮತ್ತು ಆತನ ತಂದೆ ಗೋವಿಂದರಾಜು ಆರೋಪಕ್ಕೆ ಗುರಿಯಾದವರಾಗಿದ್ದು, ಪ್ರಮೋದ್ ತನ್ನ ಸ್ನೇಹಿತನ ಪತ್ನಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ. ತನ್ನ ಇಚ್ಛೆಗೆ ಸಹಕರಿಸದಿದ್ದರೆ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ, ಪತಿಗೆ ವಿಡಿಯೋ ರವಾನಿಸುವುದಾಗಿಯೂ ಹೆದರಿಸಿ, ಕಳೆದ 2 ವರ್ಷಗಳಿಂದ ಗೃಹಿಣಿಯಿಂದ ಹಲವಾರು ಬಾರಿ ಹಣ ಪಡೆದಿದ್ದಲ್ಲದೇ, ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಇತ್ತೀಚೆಗೆ ಪ್ರಮೋದ್ ತನ್ನ ತಂದೆ ಗೋವಿಂದರಾಜುವನ್ನು ಗೃಹಿಣಿಯ ಮನೆಗೆ ಕರೆತಂದು ಅವರ ಜೊತೆ ಲೈಂಗಿಕ ಸಂಪರ್ಕ ಬೆಳೆಸಬೇಕೆಂದು ಬೆದರಿಸಿದ್ದಾನೆ. ತಾನು ಹೇಳಿದವರಿಗೆ ಸುಖ ನೀಡಬೇಕು ಹಾಗೂ ಕೇಳಿದಾಗ ಹಣ ಕೊಡಬೇಕು. ಇಲ್ಲದಿದ್ದರೆ ವಿಡಿಯೋವನ್ನು ಗಂಡನಿಗೆ ರವಾನಿಸುವುದಾಗಿ ಹಾಗೂ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿಯೂ ಬ್ಲಾಕ್‌ಮೇಲ್ ಮಾಡಿದ ಹಿನ್ನೆಲೆಯಲ್ಲಿ ಗೃಹಿಣಿಯು ಜೂನ್ 26ರಂದು ಹೆಬ್ಬಾಳ್ ಠಾಣೆಗೆ ದೂರು ಸಲ್ಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೆಲಸ ಕೊಡಿಸುವುದಾಗಿ 48.80 ಲಕ್ಷ ವಂಚನೆ

ಮೈಸೂರು, ಜು. 1– ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನಿಗೆ 48.80 ಲಕ್ಷ ರೂ. ವಂಚಿಸಿರುವ ಬಗ್ಗೆ ವರದಿಯಾಗಿದೆ.

ಸಾತಗಳ್ಳಿ ನಿವಾಸಿ ಎಸ್.ಎಸ್.ಕಿರಣ್(46) ಮೆಕ್ಯಾನಿಕಲ್ ಡಿಪ್ಲೊಮಾ ವ್ಯಾಸಂಗ ಮಾಡಿದ್ದು, ಕೆಲಸಕ್ಕಾಗಿ ಗೂಗಲ್‌ನಲ್ಲಿ ಸರ್ಚ್ ಮಾಡಿದಾಗ 'ಎಮಿನೆಂಟ್ ಮೈಂಡ್ಸ್' ಎಂಬ ಕೆಲಸ ನೀಡುವ ಸಂಸ್ಥೆಯು ಗೋಚರಿಸಿದೆ. ಈ ಸಂಸ್ಥೆಗೆ ತನ್ನ ಬಯೋಡಾಟಾವನ್ನು ಕಳುಹಿಸಿದ 2 ದಿನಗಳ ನಂತರ ರಂಜಿತ ಎಂಬ ಹೆಸರಿನಲ್ಲಿ ಕರೆ ಮಾಡಿದ ಯುವತಿ 1000 ರೂ. ಪಾವತಿಸಿ ರಿಜಿಸ್ಟರ್ ಮಾಡಿಸಬೇಕು. ನಂತರ ತಾನು ಕಳುಹಿಸುವ ಲಿಂಕ್‌ಗೆ ಹಣ ಪಾವತಿಸಿದರೆ ಕೆಲಸ ಕೊಡಿಸುವುದಾಗಿ ನಂಬಿಸಿದ್ದಾಳೆ. 2020ರ ನವಂಬರ್ 5ರಿಂದ ಕಳೆದ 2022ರ ಏಪ್ರಿಲ್ 4ರವರೆಗೆ ಹಂತ ಹಂತವಾಗಿ ಕಿರಣ್ ಅವರಿಂದ 48,80,200 ರೂ.ಗಳನ್ನು "ಎಮಿನೆಂಟ್ ಮೈಂಡ್ಸ್ ಮಾರ್ಕೆಟಿಂಗ್ ಮತ್ತು ವಿ–ಸೋರ್ಸ್ ಮಾರ್ಕೆಟಿಂಗ್" ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಳ್ಳಲಾಗಿದೆ. ಇಷ್ಟು ದಿನ ಕೆಲಸ ದೊರೆಯುತ್ತದೆ ಎಂಬ ಭರವಸೆಯಲ್ಲಿದ್ದ ಕಿರಣ್, ಅನುಮಾನ ಬಂದು ಹಣ ವಾಪಸ್ ಕೇಳಿದಾಗ ಕೆಲಸ ಕೊಡಿಸುತ್ತೇವೆ ಎಂದು ಉತ್ತರ ನೀಡುತ್ತಿದ್ದಾರೆಯೇ ಹೊರತು, ಕೆಲಸವನ್ನೂ ಕೊಡಿಸಲಿಲ್ಲ, ಹಣವನ್ನೂ ವಾಪಸ್ ನೀಡಲಿಲ್ಲ ಎಂದು ನೀಡಿದ ದೂರನ್ನು ದಾಖಲಿಸಿಕೊಂಡಿರುವ ಮೈಸೂರು ಜಿಲ್ಲಾ ಸೆನ್ ಠಾಣೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

ನಿವೃತ್ತಿ ದಿನವೇ ಹತ್ಯೆಗೀಡಾದ ಮೈಸೂರು ವಿವಿ ನೌಕರ

ಮೈಸೂರು, ಜು.1(ಎಂಕೆ)– ನಿವೃತ್ತಿ ದಿನವೇ ಮೈಸೂರು ವಿಶ್ವವಿದ್ಯಾ ನಿಲಯದ ನೌಕರನನ್ನು ಕೊಚ್ಚಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ. ಮೈಸೂರು ವಿವಿ ನೌಕರ ಕೃಷ್ಣೇಗೌಡ(60) ಹತ್ಯೆಗೀಡಾದವರಾಗಿದ್ದು, ವಿದ್ಯಾರಣ್ಯಪುರಂನ ಭೂತಾಳೆ ಮೈದಾನದಲ್ಲಿ ದುಷ್ಕರ್ಮಿಗಳು ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಕೃಷ್ಣೇಗೌಡ ಗುರುವಾರ ಸಂಜೆ ಸೇವೆಯಿಂದ ವಯೋನಿವೃತ್ತಿ ಹೊಂದಬೇಕಾಗಿತ್ತು. ಕನಕಗಿರಿ ನಿವಾಸಿಯಾದ ಇವರು ನಿನ್ನೆ ಬೆಳಗ್ಗೆ 5 ಗಂಟೆ ಸುಮಾರಿನಲ್ಲಿ ಮನೆಯಿಂದ ವಾಯುವಿಹಾರಕ್ಕಾಗಿ ಭೂತಾಳೆ ಮೈದಾನಕ್ಕೆ ತೆರಳಿದ್ದಾರೆ ಎಂದು ಹೇಳಲಾಗಿದೆ. ಈ ವೇಳೆ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದವರನ್ನು ನೋಡಿದ ಸಾರ್ವಜನಿಕರು ವಿದ್ಯಾರಣ್ಯಪುರಂ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಕೃಷ್ಣೇಗೌಡನನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ರೈಲ್ವೆ ವತಿಯಿಂದ ಬೈಕ್ ರ್ಯಾಲಿಗೆ ಚಾಲನೆ

ಮೈಸೂರು, ಜು.1(ಆರ್‌ಕೆಬಿ)– ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮೈಸೂರು ವಿಭಾಗೀಯ ರೈಲ್ವೆ ವಿಭಾಗದಿಂದ ಶುಕ್ರವಾರ ಬೈಕ್ ರ್ಯಾಲಿ ನಡೆಸಲಾಯಿತು.

ರೈಲ್ವೆ ಬೋರ್ಡ್ ನವದೆಹಲಿ ನಿರ್ದೇಶನದಂತೆ ಮೈಸೂರು ರೈಲ್ವೆ ನಿಲ್ದಾಣದ ಆವರಣದಲ್ಲಿ ಬೈಕ್ ರ್ಯಾಲಿಗೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ಚಾಲನೆ ನೀಡಿದರು. ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ 5 ಬೈಕ್‌ಗಳಲ್ಲಿ ವಿವಿಧ ರಾಜ್ಯಗಳಲ್ಲಿ ಸಂಚರಿಸಿ ಅಂತಿಮವಾಗಿ ಆ.14ರಂದು ನವದೆಹಲಿ ತಲುಪಲಿದ್ದಾರೆ.

ಬಳಿಕ ಮಾತನಾಡಿದ ರಾಹುಲ್ ಅಗರ್ವಾಲ್, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ 75ನೇ ವರ್ಷದ ಸ್ಮರಣಾರ್ಥ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೈಕ್ ರ್ಯಾಲಿ ಆಯೋಜಿಸಿದ್ದು, ದೇಶಾದ್ಯಂತ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತಿದೆ. ಜೊತೆಗೆ ರೈಲ್ವೆ ಸಂರಕ್ಷಣಾ




ಪಡೆಯ ಸಾಧನೆಗಳ ಕುರಿತು ಸಂದೇಶ ಮತ್ತು ಜಾಗೃತಿ ಉಂಟು ಮಾಡುವಂತೆ ಪ್ರೇರೇಪಿಸುವಂತೆ ತಿಳಿಸಿದರು.

ಮೈಸೂರು ವಿಭಾಗೀಯ ಸೆಕ್ಯೂರಿಟಿ ಕಮಿಷನರ್ ಥಾಮಸ್ ಜಾನ್, ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ ಲೆವಿನ್ ಪ್ರಭು ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಾಳೆ 'ಹಾರುವ ನರಿ ಮತ್ತು ಇತರ ಪರಿಸರದ ಕಥೆಗಳು' ಬಿಡುಗಡೆ

ಮೈಸೂರು, ಜು.1(ಆರ್‌ಕೆಬಿ)– ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಭಾನುವಾರ (ಜು.3) ಸಂಜೆ 5 ಗಂಟೆಗೆ ಮೈಸೂರಿನ ವಿಜಯನಗರ 1ನೇ ಹಂತದಲ್ಲಿರುವ ಮೈಸೂರು ಜಿಲ್ಲಾ ಸಾಹಿತ್ಯ ಭವನದಲ್ಲಿ ಡಾ.ಎಚ್.ಆರ್. ಸಂಜಯ್ ಅವರ 'ಹಾರುವ ನರಿ ಮತ್ತು ಇತರ ಪರಿಸರದ ಕತೆಗಳು' ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ತಿಳಿಸಿದರು. ಮೈಸೂರು ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿವೃತ್ತ ಪ್ರಾಣಿ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಎಸ್.ಎನ್. ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ಅವರು ಕೃತಿ ಬಿಡುಗಡೆ ಮಾಡುವರು. ಕೃತಿ ಕುರಿತು ಪತ್ರಕರ್ತ ರಂಗನಾಥ್ ಮೈಸೂರು ಮಾತನಾಡುವರು. ಪ್ರಥಮ ಕೃತಿಯನ್ನು ಡಾ.ಲತಾ ರಾಜಶೇಖರ ಮತ್ತು ಡಾ.ರಾಜಶೇಖರ್ ಸ್ವೀಕರಿಸುವರು ಎಂದರು. ಡಾ.ಎಚ್.ಆರ್.ಸಂಜಯ್ ಅವರು ತಮ್ಮ ಪ್ರಥಮ ಕೃತಿಯಲ್ಲಿ ಪರಿಸರದೊಂದಿಗಿನ ತಮ್ಮ ಒಡನಾಟದ ಅನುಭವವನ್ನು ಬಹಳ ಚೇತೋಹಾರಿ ಶೈಲಿಯಲ್ಲಿ ಬರೆದಿದ್ದಾರೆ ಎಂದರು. ಕಸಾಪ ಜಿಲ್ಲಾ ಮಾಜಿ ಅಧ್ಯಕ್ಷ ಎಂ.ಚಂದ್ರಶೇಖರ್, ಪರಿಷತ್ತಿನ ಕಾರ್ಯದರ್ಶಿ ಮ.ನ.ಲತಾ ಮೋಹನ್, ಕಲ್ಪವೃಕ್ಷ ಟ್ರಸ್ಟ್ ಕಾರ್ಯದರ್ಶಿ ಪಿ.ಪದ್ಮ, ಪ್ರಕಾಶ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

02.07.2022 ಶನಿವಾರ, ಮಳೆ ನಕ್ಷತ್ರ : ಆರಿದ್ರ 22.06.2022 ರಿಂದ 05.07.2022
ಶ್ರೀ ಶುಭಕೃತುನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ
ತಿಥಿ: ತೃತೀಯ, ನಕ್ಷತ್ರ : ಆಶ್ಲೇಷ, ರಾಹುಕಾಲ: ಬೆಳಗ್ಗೆ 9 ರಿಂದ 10.30ರವರೆಗೆ

■ **ಬಾಸುದೇವ ಸೋಮಾನಿ ಕಾಲೇಜು :** ಸೋಮಾನಿ ಕಾಂಫಿಯೆಸ್ಟಾ, ಕಾರ್ನಿವಾಲ್ ಆಫ್ ಕಾಮರ್ಸ್, ಸ್ಥಳ: ಕಾಲೇಜು ಆವರಣ, ಬೆಳಗ್ಗೆ 9 ರಿಂದ.

■ **ಪ್ರಕೃತಿ ಆಯುರ್ವೇದ ಪ್ರತಿಷ್ಠಾನ :** ಆರೋಗ್ಯ ತಪಾಸಣಾ ಶಿಬಿರ, ಸ್ಥಳ: ಶ್ರೀರಂಗ ಆಯುರ್ವೇದ ಚಿಕಿತ್ಸಾ ಮಂದಿರ, ದಟ್ಟಗಳ್ಳಿ, ಬೆಳಗ್ಗೆ 10 ರಿಂದ.

■ **ವಿದ್ಯಾವರ್ಧಕ ಪದವಿಪೂರ್ವ ಕಾಲೇಜು :** ಸೇರ್ಪಡೆ ಮತ್ತು ಸನ್ಮಾನ ಕಾರ್ಯಕ್ರಮ, ಸಾನ್ನಿಧ್ಯ : ಶ್ರೀ ರಾಮಕೃಷ್ಣ ಆಶ್ರಮದ ಸ್ವಾಮಿ ಯುಕ್ತೇಶಾನಂದಜಿ ಮಹಾರಾಜ್, ಅಧ್ಯಕ್ಷತೆ : ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪಗೌಡ, ಗೌರವ ಅತಿಥಿಗಳು: ಪಿ.ವಿಶ್ವನಾಥ್, ಶ್ರೀಶೈಲ ರಾಮಣ್ಣನವರ್, ಎಸ್. ಶಿವಲಿಂಗಯ್ಯ, ಸ್ಥಳ: ಪಿ.ಎಂ. ಚಿಕ್ಕಬೋರಯ್ಯ ಸಭಾಂಗಣ, ಬೆಳಗ್ಗೆ 10.30ಕ್ಕೆ

■ **ಜೆಎಸ್‌ಎಸ್ ಮಹಿಳಾ ಕಾಲೇಜು :** ಸಾಂಸ್ಕೃತಿಕ, ಸಾಹಿತ್ಯಕ ಮತ್ತು ಕ್ರೀಡಾ ವೇದಿಕೆಗಳ ಉದ್ಘಾಟನೆ, ಉದ್ಘಾಟನೆ : ಉಪ ಪೊಲೀಸ್ ಆಯುಕ್ತರಾದ ಗೀತಪ್ರಸನ್ನ, ಮುಖ್ಯ ಅತಿಥಿಗಳು : ಅಂತಾರಾಷ್ಟ್ರೀಯ ಚದುರಂಗ ಆಟಗಾರ ಎಂ.ಎಸ್. ತೇಜ್‌ಕುಮಾರ್, ಅಧ್ಯಕ್ಷತೆ : ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಆರ್. ಮೂಗೇಶಪ್ಪ, ಸ್ಥಳ: ಕಾಲೇಜು ಸಭಾಂಗಣ, ಸರಸ್ವತಿಪುರಂ, ಬೆಳಗ್ಗೆ 11ಕ್ಕೆ

■ **ಕಾಲೇಜು ಶಿಕ್ಷಣ ಇಲಾಖೆ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು :** ಸ್ವಚ್ಛತಾ ಸಪ್ತಾಹ, ಉದ್ಘಾಟನೆ: ಪಾಲಿಕೆ ಆಯುಕ್ತ ಜಿ. ಲಕ್ಷ್ಮೀಕಾಂತ್‌ರೆಡ್ಡಿ, ಮುಖ್ಯ ಅತಿಥಿಗಳು: ಪಾಲಿಕೆ ಸದಸ್ಯ ಎಂ. ಶಿವಕುಮಾರ್, ಆರೋಗ್ಯಾಧಿಕಾರಿ ಡಾ. ಜಿ. ನಾಗರಾಜು, ಕಾಲೇಜು ಪ್ರಿನ್ಸಿಪಾಲ್ ಡಾ. ಡಿ. ರವಿ, ಸ್ಥಳ: ಕಾಲೇಜು ಆವರಣ, ಬೆಳಗ್ಗೆ 11ಕ್ಕೆ.

■ **ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ :** ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ (ಡಾ.ಫ.ಗು. ಹಳಕಟ್ಟಿಯವರ ಜನ್ಮ ದಿನ), ಉದ್ಘಾಟನೆ : ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಅಧ್ಯಕ್ಷತೆ : ಶಾಸಕ ಎಲ್. ನಾಗೇಂದ್ರ, ಮುಖ್ಯ ಅತಿಥಿಗಳು : ಹಂಗಾಮಿ ಮೇಯರ್ ಸುನಂದ ಪಾಲನೇತ್ರ, ಸಂಸದರಾದ ಪ್ರತಾಪ್ ಸಿಂಹ, ವಿ. ಶ್ರೀನಿವಾಸ ಪ್ರಸಾದ್, ಸುಮಲತಾ ಅಂಬರೀಷ್, ಸ್ಥಳ: ಬಿ.ಎಂ. ಶ್ರೀ ಸಭಾಂಗಣ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ, ಬೆಳಗ್ಗೆ 11ಕ್ಕೆ.

■ **ಜೆಎಸ್‌ಎಸ್ ಅರ್ಬನ್ ಹಾತ್ :** ಗುಜರಾತ್ ಕರಕುಶಲ ಮೇಳ–2022, ಸಾನ್ನಿಧ್ಯ : ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉದ್ಘಾಟನೆ : ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಧ್ಯಕ್ಷತೆ : ಜೆಎಸ್‌ಎಸ್ ಮಹಾವಿದ್ಯಾಪೀಠ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ. ಸಿ.ಜಿ. ಬೆಟಸೂರ ಮಠ, ಮುಖ್ಯ ಅತಿಥಿಗಳು : ಟಿ.ಹೆಚ್.ಎಂ. ಕುಮಾರ್, ಡಿ. ರೂಪಾ ಮೌದ್‌ಗಿಲ್, ಬಿ.ಆರ್. ಪೂರ್ಣಿಮಾ, ಸ್ಥಳ: ಜೆಎಸ್‌ಎಸ್ ಅರ್ಬನ್ ಹಾತ್, ಹೆಬ್ಬಾಳು ಕೈಗಾರಿಕಾ ಪ್ರದೇಶ, ರಿಂಗ್ ರೋಡ್, ಸಂಜೆ 4ಕ್ಕೆ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.05 ಚಿಂತನ, 6.20 ಗೀತಾರಾಧನ, 6.35 ಭ'ವ'ದ ಬಯಲಿಗರು– ವಚನಕಾರರ ಪರಿಚಯಾತ್ಮಕ ಕಾರ್ಯಕ್ರಮ, ಲೇಖನ ಮತ್ತು ಪ್ರಸ್ತುತಿ– ಮೈಸೂರು ಉಮೇಶ್, 6.40 ಹಾಡು ಹೇಳಿದ ಕಥೆ, ಪ್ರಸ್ತುತಿ–ಡಾ. ಮೈಸೂರು ಉಮೇಶ್, 9.00 ರಾಗಲಹರಿ– ಕರ್ನಾಟಕ ಶಾಸ್ತ್ರೀಯ ಸಂಗೀತದ ರಾಗಗಳ ಚಿತ್ತಾರ, 9.30 ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೈನಂದಿನ ವಿಶೇಷ ಕಾರ್ಯಕ್ರಮ ಸರಣಿ "ಸ್ವಾತಂತ್ರ್ಯ ಚಳುವಳಿಯ ಪಯಣ–ಆಕಾಶವಾಣಿಯೊಂದಿಗೆ, 10.00 ಡಾ.ಎಸ್.ವಿಜಯರಾಘವನ್–ಹಾಡುಗಾರಿಕೆ, 11.00 ನಿಮ್ಮೊಂದಿಗೆ ಮೈಸೂರು ಆಕಾಶವಾಣಿ

ಮಧ್ಯಾಹ್ನ: 12.45 ಜನಪದಗೀತೆ, 1.20 ಭಾವಗೀತೆ–ಸುನೀತಾ ಆಚಾರ್ಯ, 3.35 ಮಕ್ಕಳ ಮಂಟಪ–ನನ್ನ ಪ್ರೀತಿಯ ಪರಿಸರ–ಮಕ್ಕಳ ಅಭಿಪ್ರಾಯ ಸಂಗ್ರಹ ಕಾರ್ಯಕ್ರಮ, ಪ್ರಸ್ತುತಿ– ಎಂ.ಎಸ್. ಭಾರತಿ, 4.30 ನೆನಪಿನಂಗಳ, ಪ್ರಸ್ತುತಿ– ಎಸ್. ಲಕ್ಷ್ಮೀನಾರಾಯಣ, 6.50 ಕೃಷಿರಂಗ–ಕಿಸಾನ್‌ವಾಣಿ, ತೋರಣ ಹೂರಣ–ಸಾಪ್ತಾಹಿಕ ಸರಣಿ ಕಾರ್ಯಕ್ರಮ, 9.00 ಲಾಕ್‌ಡೌನ್–ಕಥಾನಾಟಕ. ಲಾಕ್‌ಡೌನ್ ಕಥೆಗಳನ್ನಾಧರಿಸಿದ ಸರಣಿ– "ಹಸಿವು". ನಿರ್ಮಾಣ– ಪ್ರಭುಸ್ವಾಮಿ ಮಳಿಮಠ್, 9.30 ರಾಷ್ಟ್ರೀಯ ಸಂಗೀತ ಕಾರ್ಯಕ್ರಮ– ಪಂಡಿತ್ ರಂಜಿ ಸೇನ್ ಗುಪ್ತಾ–ಸರೋಡ್ ವಾದನ, 11.00 ಸವಿನೆನಪು

■ **ಜನಚೈತನ್ಯ ಫೌಂಡೇಷನ್ :** ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅಧ್ಯಕ್ಷತೆ : ಮಾಜಿ ಮೇಯರ್ ನಾರಾಯಣ, ಮುಖ್ಯ ಅತಿಥಿಗಳು : ಚಿಂತಕ ಪ್ರೊ. ಹೆಚ್. ಗೋವಿಂದಯ್ಯ, ಸಮಾಜ ಸೇವಕ ಡಾ. ಕೆ. ರಘುರಾಮ್ ವಾಜಪೇಯಿ, ಎಂ. ಸ್ವಾಮಿಲಿಂಗಪ್ಪ, ಪ್ರಾಸ್ತಾವಿಕ ನುಡಿ : ಫೌಂಡೇಷನ್ ಅಧ್ಯಕ್ಷ ಆರ್. ಲಕ್ಷ್ಮಣ್, ಸ್ಥಳ: ಹೊಸ ಸಮುದಾಯ ಭವನ, ವಿದ್ಯಾರಣ್ಯಪುರಂ, ಸಂಜೆ 4.30ಕ್ಕೆ.

■ **ತಲಕಾಡು ಶಂಕರಪೀಠದ ಭಾಗವತೀಯ ಜಗದ್ಗುರು ಶ್ರೀ ಬಾಲಕೃಷ್ಣಾನಂದ ಮಹಾಸಂಸ್ಥಾನಂ :** ಶಾಂಕರಸ್ಮೃತಿ ಶ್ರೀಆದಿ ಶಂಕರಾಚಾರ್ಯರ ಸ್ತೋತ್ರ ಸ್ತುತಿನಮನ ಕಾರ್ಯಕ್ರಮ, ಸಾನ್ನಿಧ್ಯ : ಶ್ರೀ ಗೋವಿಂದಾನಂದ ಸರಸ್ವತಿ ಮಹಾಸ್ವಾಮಿಗಳು ಮತ್ತು ಶ್ರೀ ಅರ್ಜುನ ಅವಧೂತ ಮಹಾರಾಜ್, ಉದ್ಘಾಟನೆ : ಶಾಸಕ ಎಸ್.ಎ ರಾಮದಾಸ್, ಮುಖ್ಯ ಅತಿಥಿಗಳು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ ರಾಜೀವ್, ಶಾಶ್ವತಿ ಧಾರ್ಮಿಕ ಕ್ರಿಯಾಸಮಿತಿ ವೇದಬ್ರಹ್ಮ ಭಾನುಪ್ರಕಾಶ್ ಶರ್ಮ, ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ವೆಂಗೀಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಹಿರಿಯ ಸಮಾಜಸೇವಕ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಧರ್ಮಸಹಾಯ ಸಭಾ ಅಧ್ಯಕ್ಷ ಎನ್. ಶ್ರೀನಿವಾಸ್, ಕರ್ನಾಟಕ ಬ್ರಾಹ್ಮಣ ಮಂಡಳಿ ನಿರ್ದೇಶಕ ಸಿವಿ. ಗೋಪಿನಾಥ್, ಎಂ.ಆರ್ ಬಾಲಕೃಷ್ಣ, ಸ್ಥಳ: ಶ್ರೀರಾಮಮಂದಿರ, ಜಯನಗರ, ಸಂಜೆ 4ಕ್ಕೆ.

■ **ಮೈಸೂರಿನ ರಮೇಶ್ ಕುಮಾರ್ ಹಾಗೂ ಡಾ.ಶ್ರೀನಿವಾಸಮೂರ್ತಿ :** ಗಂಧರ್ವಗಾನ ಕಲಾವೃಂದದವರಿಂದ ಕನ್ನಡ ಚಲನಚಿತ್ರಗೀತೆಗಳ ಅಪೂರ್ವ ಸಂಗಮ ರಸಸಂಜೆ ಕಾರ್ಯಕ್ರಮ, ಸ್ಥಳ: ರಮಾಗೋವಿಂದ ರಂಗಮಂದಿರ, ಶ್ರೀ ಸಾಯಿಬಾಬಾ ಮಂದಿರದ ರಸ್ತೆ, ರಾಮಕೃಷ್ಣನಗರ, ಸಂಜೆ 5.30ಕ್ಕೆ.

■ **ಶ್ರೀರಾಮಕೃಷ್ಣ ಆಶ್ರಮ :** ಸರಗೂರು ರಮೇಶ್ ಅವರಿಂದ ಸಮನ್ವಯಾಚಾರ್ಯ ಶ್ರೀರಾಮಕೃಷ್ಣ ಕುರಿತು ಉಪನ್ಯಾಸ, ಸ್ಥಳ: ಆಶ್ರಮದ ಸ್ವಾಮಿ ಶಾಂಭವಾನಂದಜಿ ಸಭಾಂಗಣ, ಯಾದವಗಿರಿ, ಸಂಜೆ 6ಕ್ಕೆ.

■ **ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ :** ಗೀತ ವೈವಿಧ್ಯ, ಗಾಯನ ಕಲಾವಿದರು: ಶುಭಾ ರಾಘವೇಂದ್ರ, ಪ್ರಥಮ್ ಭಟ್, ಸಹಕಾರ: ಕೂಜಳ್ಳಿ ಗಣೇಶ್ ಭಟ್–ಹಾರ್ಮೋನಿಯಂ, ರಘುನಾಥ್–ತಬಲ, ವಿನಯ್ ರಂಗದೋಳ್–ಖಂಜಿರ, ಸ್ಥಳ: ಸಂಗೀತ ಕಲಾನಿಧಿ ಮೈಸೂರು ವಾಸುದೇವಾಚಾರ್ಯ ಭವನ, ಜೆಎಲ್‌ಬಿ ರಸ್ತೆ, ಸಂಜೆ 6ಕ್ಕೆ.

■ **ರಾಷ್ಟ್ರೋತ್ಥಾನ ಸಾಹಿತ್ಯ, ಶ್ರೀ ಜನ ಜಾಗರಣಾ ಟ್ರಸ್ಟ್ :** ರಾಷ್ಟ್ರ ತಪಸ್ವಿ ಶ್ರೀ ಗುರೂಜಿ ಪುಸ್ತಕ ಲೋಕಾರ್ಪಣಾ ಸಮಾರಂಭ, ಸ್ಥಳ: ಮಾಧವ ಕೃಪಾ, ಜೆಎಲ್‌ಬಿ ರಸ್ತೆ, ಸಂಜೆ 6ಕ್ಕೆ.

■ **ದೇಟಿ ಕ್ರಿಯೇಷನ್ಸ್, ಕನಸು ನೆನಪಿನೆಡೆಗಿನ ಪಯಣ:** ರಾಜೇಂದ್ರ ಕಾರಂತ್ ಅವರು ರಚಿಸಿರುವ ನಮ್ಮ ನಿಮ್ಮೊಳಗೊಬ್ಬ ನಾಟಕ ಪ್ರದರ್ಶನ, ನಿರ್ದೇಶನ: ಪಿ.ಶ್ರೇಯಸ್, ಸ್ಥಳ: ಕಿರುರಂಗ ಮಂದಿರ, ಕಲಾಮಂದಿರ ಆವರಣ, ಸಂಜೆ 7ಕ್ಕೆ.

ನಾನು ಸೋತಿದ್ದಕ್ಕೆ ಚಿಂತೆಯಿಲ್ಲ; ಕೋಮುವಾದಿ, ಜಾತಿವಾದಿ ಪಕ್ಷ ಸೋಲಿಸಿದ ಸಮಾಧಾನವಿದೆ

ರೈತ ಸಂಘದ ಬೆಂಬಲಿತ ಪರಿಷತ್ ಪರಾಜಿತ ಅಭ್ಯರ್ಥಿ ಪ್ರಸನ್ನ ಗೌಡ ಪ್ರತಿಕ್ರಿಯೆ

ಮೈಸೂರು, ಜು.1(ಎಸ್‌ಬಿಡಿ)– ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಸೋಲಾಗಿದ್ದಕ್ಕೆ ಚಿಂತಿಸುವ ಅಗತ್ಯವಿಲ್ಲ, ಕೋಮುವಾದಿ ಹಾಗೂ ಜಾತಿವಾದಿ ಪಕ್ಷಗಳೆರಡನ್ನು ಸೋಲಿಸಿದ್ದೇವೆ ಎಂದು ಪರಾಜಿತ ಅಭ್ಯರ್ಥಿ ಪ್ರಸನ್ನ ಗೌಡ ಹೇಳಿದರು.



ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇವರು, ಪರಾಭವಗೊಂಡ ಹಿನ್ನೆಲೆಯಲ್ಲಿ ಮೈಸೂರು–ಹುಣಸೂರು ರಸ್ತೆಯ ಕೃಷಿ ಮಾರುಕಟ್ಟೆ ಅಧ್ಯಯನ ಸಂಸ್ಥೆ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ಚುನಾವಣಾ ಅವ ಲೋಕನ ಸಭೆಯಲ್ಲಿ ಮಾತನಾಡಿದರು.

ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ನೈತಿಕತೆ, ಪ್ರಾಮಾಣಿಕತೆ ಶಕ್ತಿಯ ಮೇಲೆ ಹುಟ್ಟಿರುವ ನಮ್ಮ ಹೋರಾಟದ ಮನೋ ಭಾವ ಎಂದೂ ಸಾಯುವುದಿಲ್ಲ. ಸೋಲಿಗೆ ಹಲವು ಕಾರಣಗಳಿರಬಹುದು. ಆದರೆ ಪ್ರವಾಹದ ವಿರುದ್ಧ ಹೋರಾಟ ಮಾಡುವ ಛಲದಿಂದ ಸಂಘಟನೆ ಗಟ್ಟಿಯಾಗಿದೆ ಸೋಲಿನಿಂದ ಧೈರ್ಯಗೆಡುವ ಪ್ರಮೇಯವೇ ಇಲ್ಲ. ರಾಜಕಾರಣದ ಎಲ್ಲಾ ಆಯಾಮಗಳ ಪರಿಣಾಮದ ಬಗ್ಗೆ ತಿಳಿದೇ ಸ್ಪರ್ಧೆ ಗಿಳಿದಿದ್ದು. ನಾವು ಒಂದಿಂಚೂ ಹಿಂದೆ ಕದಲ ಬಾರದು. ಮುಂದಿನ ದಿನಗಳಲ್ಲಿ ಹೆಚ್ಚಿನ ಜನ ನಮ್ಮೊಡನೆ ನಿಲ್ಲಲಿದ್ದಾರೆ. ಸೋತಿದ್ದೇವೆ ಎಂದು ನಾವು ಚಿಂತಿಸುವ ಅಗತ್ಯವಿಲ್ಲ ಒಂದು ಕೋಮುವಾದಿ ಹಾಗೂ ಒಂದು ಜಾತಿವಾದಿ ಪಕ್ಷವನ್ನು ಸೋಲಿಗೆ ಕಾರಣವಾಗಿರುವುದು ಒಂದು ರೀತಿಯ ಗೆಲುವು ಎಂದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಬೆಂಬಲಿಗರೂ ನಮ್ಮೊಡನೆ ಬಂದಿದ್ದರು. ಆದರೆ ರಾಜಕಾರಣ ಮನೋಭಾವದಿಂದ ಹಿಂದೆ ಸರಿದರು. ರೈತ ಸಂಘ, ದಲಿತ ಸಂಘರ್ಷ ಸಮಿತಿ ಇನ್ನಿತರ ಸಂಘಟನೆಗಳನ್ನು ಚಳವಳಿ ರೂಪದಲ್ಲಿ ನೋಡುತ್ತಾರೆ. ಚಳವಳಿಯಲ್ಲಿ ಆದರ್ಶವಾದವಿದ್ದರೆ ರಾಜಕಾರಣದಲ್ಲಿ ತಂತ್ರಗಾರಿಕೆ ಇರುತ್ತದೆ. ರಾಜಕಾರಣ ಮನೋಭಾವದವರಿಗೂ ಅವಕಾಶ ಮಾಡಿ ಕೊಡಬೇಕು. ಈ ಹಿನ್ನೆಲೆಯಲ್ಲಿ ಸ್ವರಾಜ್ ಇಂಡಿಯಾ ಅಥವಾ ಸರ್ವೋದಯ ಯಾವುದೋ ಒಂದು ಪಕ್ಷದಡಿಯಲ್ಲಿ ಸ್ಪರ್ಧೆ ಮಾಡಿದರೆ ಸಹಾಯವಾಗುತ್ತದೆ. ಕಾರ್ಯಕರ್ತರಲ್ಲಿ ಚಳವಳಿ ಮನೋಭಾವ ಮೂಡಿಸಿದರೆ ಅವರೆಂದೂ ಪಕ್ಷದಿಂದ ಹೊರಹೋಗು ವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನನಗೆ ಅವಕಾಶ ನೀಡಿದ ರೈತ ಸಂಘ ಹಾಗೂ ಸಹಕರಿಸಿದ ಎಲ್ಲಾ ಸಂಘಟನೆಗಳ ಸದಸ್ಯರಿಗೂ ಕೃತಜ್ಞತೆ ಅರ್ಪಿ ಸುತ್ತೇನೆ ಎಂದು ಪ್ರಸನ್ನ ಗೌಡ ಹೇಳಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಬಡ ಗಲಪುರ ನಾಗೇಂದ್ರ, ಚಳವಳಿ ಹಾಗೂ ರಾಜಕಾರಣ ನಂಟು, ಭಿನ್ನತೆ ಬಗ್ಗೆ ಹಲವು ಸಂಗತಿಗಳೊಂದಿಗೆ ವಿವರಣೆ ನೀಡಿದರಲ್ಲದೆ, ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ಶ್ರಮಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದರು. ಸಂಘದ ಮುಖಂಡರಾದ ಅಶ್ವಥ್ ನಾರಾಯಣ್ ರಾಜೇಅರಸ್, ರವಿಕಿರಣ್, ಸಗೂರು ನಟರಾಜ್, ಮಧುಚಂದನ್ ತಗ್ಗಳ್ಳಿ ಪ್ರಸನ್ನ, ಎ.ಎಲ್. ಕೆಂಪೇಗೌಡ, ಹೊಸೂರು ಕುಮಾರ್, ಹೊಸಕೋಟೆ ಬಸವರಾಜ್, ನೇತ್ರಾವತಿ, ಪಿ.ಮರಂಕಯ್ಯ ಶಿರಮಳ್ಳಿ ಸಿದ್ದಪ್ಪ, ಮಾದೇವ ನಾಯಕ, ಆನಂದ ಪ್ರಭಾಕರ್, ಹತ್ತಳ್ಳಿ ಶಿವನಂಜು, ಮಲ್ಲೇಶ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಇಂದಿನಿಂದ 10ರವರೆಗೆ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವ



ಮೈಸೂರು,ಜು.1(ಪಿಎಂ)– ಗುಜರಾತ್ ಸರ್ಕಾರದ ಇಂಡೆಕ್ಸ್ಟ್–ಸಿ ಸಂಸ್ಥೆ ವತಿಯಿಂದ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಜು.2ರಿಂದ 10ರವರೆಗೆ 'ಗುಜರಾತ್ ಕರಕುಶಲ ಉತ್ಸವ–2022' ಶೀರ್ಷಿಕೆಯಡಿ ವಿವಿಧ ಬಗೆಯ ವಸ್ತ್ರಾಭರಣ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ವಿಭಾಗದ ಜಂಟಿ ನಿರ್ದೇಶಕ ಡಾ.ಹೆಚ್. ಆರ್.ಮಹದೇವಸ್ವಾಮಿ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡೆಕ್ಸ್ಟ್–ಸಿ ಸಂಸ್ಥೆಯು ಕಳೆದ 7 ವರ್ಷಗಳಿಂದ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವ ಆಯೋಜಿಸುತ್ತಿದೆ. ಈ ಬಾರಿ ಗುಜರಾತ್ ರಾಜ್ಯದ 18 ಜಿಲ್ಲೆಗಳಿಂದ 90ಕ್ಕೂ ಹೆಚ್ಚು ಕರಕುಶಲಕರ್ಮಿಗಳು ಭಾಗವಹಿಸುತ್ತಿದ್ದಾರೆ. ಗುಜರಾತಿನ ಸುಮಾರು 50ಕ್ಕೂ ಹೆಚ್ಚು ನೃತ್ಯ ಕಲಾವಿದರು ತಮ್ಮ ಸುಪ್ರಸಿದ್ಧ ಗರ್ಬಾ ನೃತ್ಯವನ್ನು ಉತ್ಸವದ ಪ್ರಾರಂಭದ ಮೊದಲ ಮೂರು ದಿನಗಳು ಸಂಜೆ ವೇಳೆ ಪ್ರದರ್ಶಿಸಲಿದ್ದಾರೆ ಎಂದರು.

ಈ ಬಾರಿಯ ಉತ್ಸವದಲ್ಲಿ ಕುಶಲ ಕರ್ಮಿಗಳು ತಯಾರಿಸಿದ ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್‌ಶೀಟ್‌ಗಳು, ಟವಲ್‌ಗಳು, ಕುಶನ್ ಕವರ್‌ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್‌ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಕ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ ಎಂದು ತಿಳಿಸಿದರು.

ತಯಾರಕರಿಂದಲೇ ನೇರವಾಗಿ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಉತ್ಪನ್ನಗಳನ್ನು ಒದಗಿಸುವ ಪ್ರಯತ್ನವನ್ನು ಗುಜರಾತ್ ಸರ್ಕಾರ ಈ ಉತ್ಸವದ ಮೂಲಕ ಮಾಡುತ್ತಿದೆ ಎಂದರು.

ಶಾಲಾ ಮಕ್ಕಳು ಹಾಗೂ ಮಹಿಳೆಯರಿಗೆ ಗುಜರಾತ್ ಕರಕುಶಲ ಹಾಗೂ ಕಲೆಗಳ ತರಬೇತಿಯನ್ನು ಉಚಿತವಾಗಿ ಉತ್ಸವದ ಸಂದರ್ಭದಲ್ಲಿ ಕರಕುಶಲ ಕರ್ಮಿಗಳೇ ನೀಡಲಿದ್ದಾರೆ. ಜು.2ರಂದು ಸಂಜೆ 4ಕ್ಕೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಉತ್ಸವ ಉದ್ಘಾಟಿಸಲಿದ್ದಾರೆ. ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಟಿ.ಹೆಚ್.ಎಂ.ಕುಮಾರ್, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ವ್ಯವ ಸ್ಥಾಪಕ ನಿರ್ದೇಶಕಿ ರೂಪಾ ಮೌದ್ಗಿಲ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಇಂಡೆಕ್ಸ್ಟ್–ಸಿ ಸಂಸ್ಥೆಯ ಮಾರುಕಟ್ಟೆ ವ್ಯವಸ್ಥಾಪಕ ಡಾ.ಸ್ನೇಹಲ್ ಮಕ್ವಾನ, ಜೆಎಸ್‌ಎಸ್ ಅರ್ಬನ್ ಹಾತ್‌ನ ಯೋಜನಾಧಿಕಾರಿ ಶಿವನಂಜಸ್ವಾಮಿ ಗೋಷ್ಠಿಯಲ್ಲಿದ್ದರು.

ಚಿನ್ನ ಆಮದು ಸುಂಕ ಶೇ.15 ರಷ್ಟು ಹೆಚ್ಚಳ

ನವದೆಹಲಿ, ಜು.1– ಹಳದಿ ಲೋಹದ ಆಮದು ಸುಂಕ ಏರಿಕೆಯಾಗಿದೆ. ಚಿನ್ನದ ಮೇಲಿನ ಆಮದು ಸುಂಕವನ್ನು ಶೇ. 10.75 ರಿಂದ ಶೇ. 15ಕ್ಕೆ ಕೇಂದ್ರ ಸರ್ಕಾರ ಹೆಚ್ಚಿಸಿದೆ. ಇದು ಜೂನ್ 30 ರಿಂದ ಜಾರಿಗೆ ಬಂದಿದೆ. ಈ ಹಿಂದೆ ಚಿನ್ನದ ಮೇಲಿನ ಮೂಲ ಆಮದು ಸುಂಕ ಶೇ.7.5 ರಷ್ಟಿತ್ತು. ಅದು ಇದೀಗ ಶೇ. 12.5 ರಷ್ಟಾಗಲಿದೆ. ಶೇ. 2.5 ರಷ್ಟು ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್‌ನೊಂದಿಗೆ ಚಿನ್ನದ ಮೇಲಿನ ಆಮದು ಸುಂಕ ಶೇ. 15 ರಷ್ಟಾಗಲಿದೆ.

ಚಿನ್ನದ ಆಮದಿನಲ್ಲಿ ದಿಢೀರ್ ಏರಿಕೆಯಾಗಿದೆ. ಮೇ ತಿಂಗಳಲ್ಲಿ ಒಟ್ಟಾರೆ 107 ಟನ್ ಚಿನ್ನವನ್ನು ಆಮದು ಮಾಡಿಕೊಳ್ಳಲಾಗಿತ್ತು. ಜೂನ್ ತಿಂಗಳಲ್ಲಿಯೂ ಗಮನಾರ್ಹ ರೀತಿಯಲ್ಲಿ ಆಮದು ಮಾಡಿಕೊಳ್ಳಲಾಗಿತ್ತು. ಚಿನ್ನದ ಆಮದಿನಲ್ಲಿ ಹೆಚ್ಚಳ ಪ್ರಸ್ತುತ ವಿತ್ತೀಯ ಕೊರತೆ ಮೇಲೆ ಒತ್ತಡ ಬೀರಿರುವುದಾಗಿ ಹಣಕಾಸು ಸಚಿವಾಲಯ ತಿಳಿಸಿದೆ.

ಯೋಗಾಥಾನ್ ಯಶಸ್ವಿಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು, ಜು.1– ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಯೋಗಾಥಾನ್–2022 ರಲ್ಲಿ 50 ಸಾವಿರ ಮಂದಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸೂಚಿಸಿದರು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯೋಗ ಯಶಸ್ವಿಗೊಳಿಸಿದಂತೆಯೇ ಯೋಗಾಥಾನ್ ಮ್ಯಾರಥಾನ್–2022 ಅನ್ನು ಯಶಸ್ವಿಗೊಳಿಸಿ. ಕ್ರೀಡಾ ಇಲಾಖೆ ನೇತೃತ್ವದಲ್ಲಿ ಹಲವು ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಿ. ಆಗಮಿಸುವವರಿಗೆ ಟೀ ಶರ್ಟ್, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದರು.

ಯೋಗಾಸನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಆನ್‌ಲೈನ್‌ನಲ್ಲಿ ನೊಂದಾಯಿಸಿಕೊಳ್ಳಬೇಕು. ಅಲ್ಲದೆ, ಯೋಗಾಸನ ಮಾಡುವವರಿಗೆ ಇಲಾಖೆ ಅಥವಾ ಖಾಸಗಿಯವರಿಂದ ಟೀ ಶರ್ಟ್ ಮತ್ತು ಮ್ಯಾಟ್ ವ್ಯವಸ್ಥೆ ಕಲ್ಪಿಸುವ ಸಂಬಂಧ ಮುಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧರಿಸುವಂತೆ ತಿಳಿಸಿದರು. ಸಭೆಯಲ್ಲಿ ಕ್ರೀಡಾ ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ಸುರೇಶ್, ಮೈಸೂರು ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಧನರಾಜ್, ಆಯುಷ್ ಸಂಯೋಜಕ ಮಹೇಶ್ ಇನ್ನಿತರರಿದ್ದರು.

ಈಗ ಮೈಸೂರು ದಸರಾ ಸರದಿ

ಜುಲೈ 15ರಿಂದ ಆನೆ ಆಯ್ಕೆಗೆ ಚಾಲನೆ

ಮೈಸೂರು, ಜು.1(ಎಸ್‌ಬಿಡಿ)– ಮೈಸೂರು ದಸರಾ ಮಹೋತ್ಸವಕ್ಕೆ ಇನ್ನು ಮೂರು ತಿಂಗಳಷ್ಟೇ ಬಾಕಿಯಿದ್ದು, ಈ ಸಂಬಂಧ ಚಟುವಟಿಕೆಗಳು ಈಗಾಗಲೇ ಗರಿಗೆದರಿವೆ. ದಸರಾ ಮಹೋತ್ಸವದಲ್ಲಿ ಜಂಬೂಸವಾರಿ ಅತ್ಯಾಕರ್ಷಕ. ನಾಡದೇವಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಪ್ರತಿಷ್ಠಾಪಿತ ಚಿನ್ನದ ಅಂಬಾರಿಯನ್ನು ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕುವ ಗಜ ನಾಯಕ, ಅವನೊಂದಿಗೆ ಸಾಗುವ ಗಜಪಡೆ ಮೆರವಣಿಗೆ ಕಣ್ತುಂಬಿಕೊಳ್ಳುವುದೇ ಅಮೋಘ. ಕೊರೊನಾ ಪರಿಣಾಮದಿಂದ ಕಳೆದೆರಡು ವರ್ಷ ಅರಮನೆ ಆವರಣಕ್ಕಷ್ಟೇ ಮೆರವಣಿಗೆ ಸೀಮಿತವಾಗಿತ್ತು. ಆದರೆ ಈ ಬಾರಿ ಅತ್ಯಂತ ವೈಭವಯುತವಾಗಿ ದಸರಾ ಆಚರಿಸುವ ಸಾಧ್ಯತೆಯಿದ್ದು, ರಾಜಮಾರ್ಗದಲ್ಲಿ ಜರುಗುವ ವಿಜೃಂಭಣೆಯ ಮೆರವಣಿಗೆಯನ್ನು ಲಕ್ಷಾಂತರ ಜನ ಸವಿಯಬಹುದು.



ಜು.15ರಿಂದ ಆನೆಗಳ ಆಯ್ಕೆ: ಜಂಬೂಸವಾರಿಯಲ್ಲಿ ಭಾಗವಹಿಸಬೇಕಾದ ಆನೆಗಳ ಆಯ್ಕೆ ಪ್ರಕ್ರಿಯೆಗೆ ಮೊದಲ ಚಾಲನೆ ಸಿಗಲಿದೆ. ಆಗಸ್ಟ್ ಮೊದಲ ವಾರದಲ್ಲಿ ಸಾಂಪ್ರದಾಯಿಕವಾಗಿ ಗಜಪಯಣ ಆರಂಭವಾಗಬೇಕಿರುವ ಹಿನ್ನೆಲೆಯಲ್ಲಿ ಜು.15ರ ನಂತರ ಆನೆಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಯಲ್ಲಿನ ಆನೆ ಶಿಬಿರಗಳಿಗೆ ತಜ್ಞರ ತಂಡ ಭೇಟಿ ನೀಡಿ, 15 ಆನೆಗಳ ಪಟ್ಟಿ ಮಾಡಲಿದ್ದಾರೆ. ಜಂಬೂಸವಾರಿ ಆನೆಗಳಿಗೆ ಗುಣಮಟ್ಟದ ಆಹಾರ ಪೂರೈಕೆಗೂ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಂದ ತಿಳಿದುಬಂದಿದೆ.

ಕಳೆದ ವರ್ಷ ಸರಳ ದಸರೆಯಲ್ಲಿ ಕೇವಲ 8 ಆನೆಗಳಷ್ಟೇ ಭಾಗವಹಿಸಿದ್ದವು. ಆದರೆ ಈ ಬಾರಿ ಅಂಬಾರಿ ಆನೆ ಅಭಿಮನ್ಯು ಜೊತೆ ಗೋಪಾಲಸ್ವಾಮಿ, ಧನಂಜಯ, ಅಶ್ವತ್ಥಾಮ, ವಿಕ್ರಮ, ಅರ್ಜುನ ಸೇರಿದಂತೆ 15 ಆನೆಗಳು ಬರುವ ನಿರೀಕ್ಷೆಯಿದೆ. ಆರು ಬಾರಿ ಅಂಬಾರಿ ಹೊತ್ತಿರುವ ಅನುಭವಿ 'ಅರ್ಜುನ' ಆನೆಗೆ ಗೌರವ ನೀಡುವ ಉದ್ದೇಶದಿಂದ ಅದನ್ನು ನಿಶಾನೆ ಆನೆಯಾಗಿ ಕರೆತರುವ ಚಿಂತನೆಯಿದ್ದು, ಗಜಪಡೆಗೆ 'ಗಜೇಂದ್ರ' ಸೇರ್ಪಡೆಯಾಗುವ ಸಾಧ್ಯತೆಯೂ ಇದೆ. ಸೆ.26ರಿಂದ ನವರಾತ್ರಿ ಆರಂಭವಾಗಲಿದ್ದು, ಅಕ್ಟೋಬರ್ 5ರ ವಿಜಯ ದಶಮಿಯಂದು ಜಂಬೂಸವಾರಿ ನಡೆಯಲಿದೆ. ಕಳೆದ 2 ವರ್ಷ ಅರಮನೆ ಅಂಗಳದಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ನಡೆಸದೆ ಅರಮನೆ ಆವರಣಕ್ಕಷ್ಟೇ ಸೀಮಿತವಾಗಿತ್ತು. ಹಾಗಾಗಿ ಈ ಬಾರಿ ಗಜಪಡೆಗೆ ಹೆಚ್ಚಿನ ತಾಲೀಮಿನ ಅಗತ್ಯವಿರುವುದರಿಂದ ಆದಷ್ಟು ಬೇಗ ಆನೆಗಳನ್ನು ಮೈಸೂರಿಗೆ ಕರೆತರಲು ಅರಣ್ಯ ಇಲಾಖೆ ಮುಂದಾಗಿದೆ.

ನಕ್ಕರೆ ಅದೇ ಸ್ವರ್ಗ

ಅತ್ತೆ : "ಹಾಲು ಉಕ್ಕಿ ಚೆಲ್ಲುತ್ತಿದ್ದರೂ ಸುಮ್ನೆ ನೋಡ್ತಿದ್ದೀಯಲ್ಲ?"
ಸೊಸೆ : "ಹಾಲು ಉಕ್ಕುತ್ತೆ, ನೋಡ್ತಾ ಇರು ಅಂತ ನೀವೇ ಹೇಳಿದ್ರಲ್ಲ ಅತ್ತೆ!"

ಮೈಸೂರು ಮಿತ್ರ
ಶನಿವಾರ, 2 ಜುಲೈ 2022
ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)
ಸಂಪಾದಕ: ಎಂ. ಗೋವಿಂದೇಗೌಡ *M.A.*

ಅಮೃತವಾಹಿನಿ

ನಮ್ಮ ಅನ್ನ ಬೇಯಿಸಿಕೊಳ್ಳಲು ಪರರ ಕಣ್ಣೀರನ್ನು ಉಪಯೋಗಿಸಬಾರದು.
– ನುಡಿಮುತ್ತು

ವೇದ ಸುಳ್ಳಾದರೂ ಗಾದೆ ಸುಳ್ಳಾಗದು

ನಡೆದಷ್ಟು ನೆಲ, ಪಡೆದಷ್ಟು ಫಲ

ನಿಮ್ಮ ಪತ್ರಗಳು

ಶಾಲೆಗಳಲ್ಲಿ ಬ್ಯಾಂಕ್ ಸ್ಥಾಪಿಸಿ, ಉಳಿತಾಯ ಕಲಿಸಿ

ಮಾನ್ಯರೆ,

ಪ್ರತೀ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಆ ಶಾಲೆಯ ಹೆಸರಿನಲ್ಲಿ ಒಂದು ಬ್ಯಾಂಕ್ ಸ್ಥಾಪಿಸಿದರೆ ಒಳ್ಳೆಯದು. ವಿದ್ಯಾರ್ಥಿಗಳು ಅಪ್ಪ–ಅಮ್ಮ ಕೊಟ್ಟ ಹಣದಲ್ಲಿ ಶಾಲೆಯ ಸುತ್ತಮುತ್ತ ರಸ್ತೆ ಬದಿಯಲ್ಲಿ ಮಾರುವ ತಿಂಡಿ ತಿನಿಸುಗಳನ್ನು ತಿಂದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಶಾಲೆಯಲ್ಲಿ ಬ್ಯಾಂಕ್ ಸ್ಥಾಪಿಸಿ ಉಳಿತಾಯ ಯೋಜನೆ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಇದರಲ್ಲಿ ಆಯಾ ಶಾಲೆಗಳ ಸಿಬ್ಬಂದಿ ವರ್ಗ ಮತ್ತು ಹಿರಿಯ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಬೇಕು. ಹಣ ಹೇಗೆ ಜಮಾ ಮಾಡುವುದು ಹಾಗೂ ಹಿಂಪಡೆಯುವ ಕ್ರಮದ ಬಗ್ಗೆ ತಿಳುವಳಿಕೆ ನೀಡಿದರೆ ಮಕ್ಕಳಿಗೆ ಮುಂದೆ ಬ್ಯಾಂಕ್‌ನಲ್ಲಿ ವ್ಯವಹಾರ ಮಾಡುವಾಗ ತಿಳುವಳಿಕೆ ಮೂಡುತ್ತದೆ. ಮೋಸ ಹೋಗುವ ಸಂಭವವಿರುವುದಿಲ್ಲ. ವಿದ್ಯಾರ್ಥಿಗಳಿಗೆ ಹಣದ ಮಹತ್ವ ತಿಳಿಯುತ್ತದೆ. ಹಣ ಪೋಲು ಮಾಡದೆ ಕೂಡಿಟ್ಟ ಹಣದಲ್ಲಿ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ಆದ್ದರಿಂದ ಎಲ್ಲೆಡೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಬ್ಯಾಂಕ್ ಸ್ಥಾಪಿಸಿ ವ್ಯವಹಾರದ ಬಗ್ಗೆ ತಿಳುವಳಿಕೆ ಮೂಡಿಸಬೇಕು.

–ಎಂ. ಎಸ್. ಉಷಾ ಪ್ರಕಾಶ್, ಲೇಖಕಿ ಹಾಗೂ ಕವಯಿತ್ರಿ, ಮೈಸೂರು.

ಸಾರ್ವಜನಿಕರ ಸಮಸ್ಯೆ ನೀಗಿಸುವವರ್ಯಾರು?

ಮಾನ್ಯರೆ,

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕು, ಬಿಂಡಿಗನವಿಲೆ ಹೋಬಳಿ ವ್ಯಾಪ್ತಿಯಲ್ಲಿ ನಾಗಮಂಗಲದಿಂದ ಹೊನ್ನಾವರ ಗ್ರಾಮದವರೆಗೆ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯು ಗುತ್ತಿಗೆ ಕರಾರು ಪತ್ರದ ಪ್ರಕಾರ 2019ನೇ ಇಸವಿಯಲ್ಲಿ ಪ್ರಾರಂಭವಾಗಿರುತ್ತದೆ. ಸದರಿ ಕಾಮಗಾರಿಯ ಅಂದಾಜು ಮೊತ್ತ ರೂ.15.57 (ಹದಿನೈದು ಲಕ್ಷದ ಐವತ್ತೈದು ಸಾವಿರ) ಗಳು ನಿಗದಿಯಾಗಿರುತ್ತದೆ. ಕಾಮಗಾರಿಯು ಪ್ರಾರಂಭವಾಗಿ ಸರಿ ಸುಮಾರು 3 ವರ್ಷಗಳೇ ಕಳೆದರೂ ಸಹಾ ಕಾಮಗಾರಿಯು ಪೂರ್ಣಗೊಂಡಿರುವುದಿಲ್ಲ. ಕೋಡಹಳ್ಳಿ ಗ್ರಾಮದ ಎಲ್ಲೆಯಿಂದ ಹೊನ್ನಾವರದವರೆಗೆ ಯಾವುದೇ ಅಭಿವೃದ್ಧಿ ಕಾಮಗಾರಿ ಪ್ರಾರಂಭವಾಗಿರುವುದೇ ಇಲ್ಲಾ ಎಂಬ ಪರಿಸ್ಥಿತಿ ಇಂದಿಗೂ ಇರುತ್ತದೆ. ಈ ರಸ್ತೆಯಲ್ಲಿ ಸಂಚರಿಸುವ ಜನಸಾಮಾನ್ಯರ ಪಾಡು ಹೇಳತೀರದಾಗಿದೆ. ಮಳೆಗಾಲದಲ್ಲಿ ಈ ರಸ್ತೆಯಲ್ಲಿ ಸಂಚರಿಸುವುದು ಸಾಧ್ಯವೇ ಇಲ್ಲವಾಗಿದೆ. ಈಗಾಗಲೇ ಒಂದು ಬಾರಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆಯಿಂದ ಗದ್ದೆಗೆ ಉರುಳಿ ಅನಾಹುತ ಸಂಭವಿಸಿದೆ.

ಯಾವುದೇ ಅಭಿವೃದ್ಧಿ ಕಾಮಗಾರಿಯನ್ನು ಪ್ರಾರಂಭಿಸುವಾಗ ಆಯಾ ಕಾಮಗಾರಿಯ ಪ್ರಾರಂಭದ ಸ್ಥಳ ಹಾಗೂ ಅಂತ್ಯದ ಭಾಗದಲ್ಲಿ ಸಾಮಾನ್ಯವಾಗಿ ಕಾಮಗಾರಿಯ ಕುರಿತಂತೆ ಕಾಮಗಾರಿ ನಡೆಸುವ ಇಲಾಖೆಯ ಹೆಸರು, ಗುತ್ತಿಗೆದಾರರ ಹೆಸರು, ಕಾಮಗಾರಿಯ ಅಂದಾಜು ಮೊತ್ತ ಮುಂತಾದ ವಿವರಗಳನ್ನು ಫಲಕಗಳ ಮೂಲಕ ಪ್ರದರ್ಶಿಸಬೇಕಾಗಿರುತ್ತದೆ. ಆದರೆ ಈ ಕಾಮಗಾರಿಯ ಕುರಿತ ಯಾವುದೇ ವಿವರಗಳು ರಸ್ತೆಯುದ್ದಕ್ಕೂ ಯಾವುದೇ ಭಾಗದಲ್ಲಿ ಇರುವುದಿಲ್ಲ. ಕಾರಣ ಏನು ಎಂಬುದು ತಿಳಿಯುತ್ತಿಲ್ಲ. ಕಾಮಗಾರಿಯ ಕುರಿತು ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಾರೆಯೇ ವಿನಃ ಬೇರೇನೂ ಮಾಡಲೂ ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಶಾಸಕರು ಹಾಗೂ ಸಂಸದರು ಈ ಬಗ್ಗೆ ಕೂಡಲೇ ಗಮನಹರಿಸಿ ಸದರಿ ಕಾಮಗಾರಿಯನ್ನು ಅತಿಶೀಘ್ರದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ.

–ಸಾ.ತಿ.ಸದಾನಂದಗೌಡ, ವಕೀಲರು ಹಾಗೂ ಮಾಹಿತಿ ಹಕ್ಕು ಹೋರಾಟಗಾರರು, ಜಯನಗರ, ಮೈಸೂರು

ವಿದ್ಯುತ್ ಶುಲ್ಕ ಏರಿಕೆ ಪ್ರಸ್ತಾಪ ತಿರಸ್ಕರಿಸಿ!


ಮಾನ್ಯರೆ,

ಈಗಾಗಲೇ ಗ್ಯಾಸ್, ಪೆಟ್ರೋಲ್, ಡೀಸೆಲ್, ನಿತ್ಯಬಳಕೆಯ ವಸ್ತುಗಳ ಬೆಲೆಗಳು ಹೆಚ್ಚಿವೆ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೆ ವಿದ್ಯುತ್ ಹೊರೆ ಹೊರಿಸುವುದು ನ್ಯಾಯವೇ? ವರ್ಷದಲ್ಲಿ ಮೂರ್ನಾಲ್ಕು ಬಾರಿ ದರ ಏರಿಸಿ, ಪದೇ ಪದೆ ಕರೆಂಟ್ ಶಾಕ್ ನೀಡಿದರೆ, ಜನಸಾಮಾನ್ಯ ಬದುಕುವುದಾದರೂ ಹೇಗೆ? ವಿದ್ಯುತ್ ಶುಲ್ಕ ಏರಿಕೆ ಪ್ರಸ್ತಾಪ ತಿರಸ್ಕರಿಸಿ, ಜನರು ನೆಮ್ಮದಿಯಾಗಿ ಬದುಕಲು ಸಹಕರಿಸಿ!

– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

ಮಾನವೀಯತೆಗೆ ಮಾದರಿ ಮುರಾಟೊವ್

ಮಾನ್ಯರೆ,




ಪತ್ರಕರ್ತರೆಂದರೆ ಕೇವಲ ವರದಿ ಮಾಡುವುದಷ್ಟೆ ಅವರ ಕೆಲಸವಲ್ಲ, ಮಾನವೀಯ ಮೌಲ್ಯಗಳನ್ನು ಹೊಂದಿರುವ ಹಲವಾರು ಪತ್ರಕರ್ತರು ನಮ್ಮ ನಡುವೆ ಇದ್ದಾರೆ. ಈ ಸಾಲಿನಲ್ಲಿ ಮುಂಚೂಣಿಯಾಗಿ ರಷ್ಯಾದ ಪ್ರಸಿದ್ಧ ಪತ್ರಕರ್ತ ಡಿಮಿಟ್ರಿ ಮುರಾಟೊವ್ ನಿಲ್ಲುತ್ತಾರೆ.

ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮ ಯುಕ್ರೇನ್‌ನಲ್ಲಿ ನಿರಾಶ್ರಿತರರಾದ ಮಕ್ಕಳಿಗಾಗಿ ಡಿಮಿಟ್ರಿ ಮುರಾಟೊವ್ ನೆರವಿನ ಹಸ್ತ ಚಾಚಿದ್ದಾರೆ. 2021ರಲ್ಲಿ ತಮಗೆ ಬಂದ ನೊಬೆಲ್ ಪ್ರಶಸ್ತಿಯನ್ನು ಮಾರಾಟ ಮಾಡಿ ಅದರಿಂದ ಬಂದ ಹಣವನ್ನು ಉಕ್ರೇನ್‌ನ ನಿರಾಶ್ರಿತ ಮಕ್ಕಳ ಭವಿಷ್ಯಕ್ಕಾಗಿ ನೀಡಿದ್ದು ಅವರ ಮಾನವೀಯತೆಗೆ ಸಾಕ್ಷಿಯಾಗಿದೆ.

ಮುರಾಟೊವ್ ತಮ್ಮ ನೊಬೆಲ್ ಪ್ರಶಸ್ತಿಯನ್ನು ಹೆರಿಟೇಜ್ ಸಂಸ್ಥೆಯ ಮೂಲಕ ಹರಾಜು ಮಾಡಿ 103.5 ಮಿಲಿಯನ್ ಡಾಲರ್ ನಿಧಿ ಸಂಗ್ರಹ ಮಾಡಿದ್ದಾರೆ. ಇದರಿಂದ ಬಂದ ಹಣವನ್ನು ಉಕ್ರೇನ್ ಮಕ್ಕಳ ಭವಿಷ್ಯಕ್ಕೆ ನೀಡಿರುವುದು ಸ್ವಾಗತಾರ್ಹವಾಗಿದೆ.

ಮೂಲತಃ ರಷ್ಯಾದವರಾದ ಮುರಾಟೊವ್ ರಷ್ಯಾ ಸರ್ಕಾರದ ಧೋರಣೆಗಳನ್ನು ಖಂಡಿಸುವ ಸುದ್ದಿ ಪ್ರಕಟಿಸುತ್ತಾ ಬಂದಿದ್ದರು. ಇದರ ಫಲವಾಗಿ ರಷ್ಯಾ ಸರ್ಕಾರದಿಂದ ಬೆದರಿಕೆಯಿದ್ದರೂ ತಮ್ಮ ವೃತ್ತಿ ಧರ್ಮವನ್ನು ಬಿಟ್ಟು ಕೊಟ್ಟಿರಲಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಇವರು ಮಾಡಿದ ಹೋರಾಟಕ್ಕಾಗಿ 2021 ರಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿತ್ತು. ನೊಬೆಲ್ ಪ್ರಶಸ್ತಿ ಜಗತ್ತಿನ ಶ್ರೇಷ್ಠ ಪ್ರಶಸ್ತಿಯೆಂದು ಪರಿಗಣಿಸಲಾಗಿರುತ್ತದೆ. ಈ ಪ್ರಶಸ್ತಿಯನ್ನು ಹರಾಜು ಮಾಡುವುದು ಸಾಮಾನ್ಯ ಸಂಗತಿಯಲ್ಲ. ಡಿಮಿಟ್ರಿಯವರ ಮಾನವೀಯತೆ ಎಲ್ಲರಿಗೂ ಮಾದರಿಯಾಗಲಿ.

–ರಾಸುಮ ಭಟ್, ಚಿಕ್ಕಮಗಳೂರು.



ಕಾರ್ಕಳ ಆನಂದಭಟ್
ಮೊ.7676554198

ದಿಕ್ಕುದೆಸೆ

'ಜೆನರಿಕ್' ಔಷಧ: ಜೀವ, ಧನ ರಕ್ಷಕ

"ನೀವು ನನ್ನ ಪರಿವಾರ, ನಿಮ್ಮ ಅನಾರೋಗ್ಯ ನನ್ನ ಪರಿವಾರದ ಸದಸ್ಯರ ಅನಾರೋಗ್ಯದಂತೆ. ಆದ್ದರಿಂದ ನನ್ನ ದೇಶವಾಸಿಗಳೆಲ್ಲರೂ ಆರೋಗ್ಯದಿಂದಿರಬೇಕೆಂದು ಬಯಸುತ್ತೇನೆ. ಜನೌಷಧಿ ಯೋಜನೆ ಬಡವರಿಗೆ ದುಬಾರಿ ವೈದ್ಯಕೀಯ ವೆಚ್ಚದಿಂದ ಮುಕ್ತಿ ನೀಡಿದೆ".



ಈ ಮಾತುಗಳನ್ನು ಪ್ರಧಾನಿ ಮೋದಿಯವರು ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರ್ಯೋಜನಾ (PMBJP) ಯೋಜನೆಯ ಫಲಾನುಭವಿಗಳೊಂದಿಗೆ ಕಳೆದ ವರ್ಷ "ಜನೌಷಧಿ ದಿವಸ (07–03–2021) ಸಂಭ್ರಮಾಚರಣೆ ಸಂದರ್ಭದಲ್ಲಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ದೇಶದ ಅಂತಿಮ ವ್ಯಕ್ತಿಗೆ ಸರಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಹಿಂದಿನ ಎಲ್ಲ ಸರಕಾರಗಳಿಗಿಂತ ಮೋದಿ ಸರಕಾರ ಯಶಸ್ವಿಯಾಗಿದೆಯೆಂದು ಅವರ ವಿರೋಧಿಗಳು ಒಪ್ಪುತ್ತಾರೆ.

ಭಾರತವು ಅಭಿವೃದ್ಧಿಶೀಲ ದೇಶವಾಗಿದೆ. ಭಾರತದ ಸುಮಾರು ಶೇ.40ರಷ್ಟು ಜನರ ಪ್ರತಿ ದಿನದ ತಲಾ ಆದಾಯ ಒಂದು ನೂರು ರೂ.ಗಿಂತ ಕಡಿಮೆ ಇದ್ದು, ವೈದ್ಯಕೀಯ ವೆಚ್ಚ ದುಬಾರಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ವರದಿಯಂತೆ ವಿಶ್ವದ ಒಟ್ಟು ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಗುಣಮಟ್ಟದ ವೈದ್ಯಕೀಯ ಸೌಲಭ್ಯದಿಂದ ವಂಚಿತರಾಗಿದ್ದಾರೆ. ವಿಶ್ವದ 95 ಮಿಲಿಯನ್ ಜನರು ವೈದ್ಯಕೀಯ ವೆಚ್ಚ ಭರಿಸಿ ಬಡವರಾಗಿದ್ದಾರೆ. ಭಾರತ ಸಹಿತ ವಿಶ್ವದ 800 ಮಿಲಿಯನ್ ಜನರು ತಮ್ಮ ದೈನಂದಿನ ಜೀವನದ ಖರ್ಚನ್ನು ಕಡಿತಗೊಳಿಸಿ ವೈದ್ಯಕೀಯ ಚಿಕಿತ್ಸೆಗಾಗಿ ಭರಿಸುತ್ತಿದ್ದಾರೆ. ಜನಸಾಮಾನ್ಯರಿಗೆ ಚಿಕಿತ್ಸಾ ಖರ್ಚು ಕಡಿಮೆ ಮಾಡಿ ಸ್ವಾಸ್ಥ್ಯ ಸೌಲಭ್ಯಗಳು ಸುಲಭವಾಗಿ ಸಿಗಲು ಸರಕಾರ ಕೆಲಸ ಮಾಡುತ್ತಿದೆ. ಭಾರತದ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರ್ಯೋಜನಾ (PMBJP) ದೇಶದ ಜನರಿಗೆ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆಯನ್ನು ಸುಲಭ ದರದಲ್ಲಿ ನೀಡುವ ಉತ್ತಮ ಯೋಜನೆಯಾಗಿದೆ.

ಜನೌಷಧಿ ಯೋಜನೆಯನ್ನು 2008, ನವೆಂಬರ್‌ನಲ್ಲಿ ದೇಶದ ಫಾರ್ಮಾಸ್ಯೂಟಿಕಲ್ ವಿಭಾಗ ಮತ್ತು ಕೇಂದ್ರ ಸರಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಜಂಟಿಯಾಗಿ ಜಾರಿಗೊಳಿಸಿದವು. ಆದರೆ ಯೋಜನೆ ಕಾಗದದಲ್ಲಿ ಉಳಿಯಿತು. ಈ ಯೋಜನೆಯನ್ನು 2015, ಸೆಪ್ಟೆಂಬರ್‌ನಲ್ಲಿ ಪ್ರಧಾನಮಂತ್ರಿ ಜನೌಷಧ ಯೋಜನಾ ಎಂದು ಪುನರ್ ರಚಿಸಲಾಯಿತು. ಈ ಯೋಜನೆಗೆ ಇನ್ನೂ ಹೆಚ್ಚಿನ ರಭಸ ಮತ್ತು ವ್ಯಾಪಕತೆ ನೀಡಲು ಪಿಎಂಬಿಜೆಪಿ ಎಂದು ಮರು ನಾಮ ಕರಣ ಮಾಡುವುದರೊಂದಿಗೆ ಯೋಜನೆ ವೇಗವನ್ನು ಪಡೆಯಿತು.

ಪಿಎಂಬಿಜೆಪಿಯ ಉದ್ದೇಶಗಳು: ಜನಸಾಮಾನ್ಯರಿಗೆ ಅಗ್ಗದ ಬೆಲೆಯಲ್ಲಿ ಗುಣಮಟ್ಟದ ಔಷಧಿಗಳು, ವೈದ್ಯಕೀಯ ಚಿಕಿತ್ಸಾ ವೆಚ್ಚಗಳ ಹೊರೆಯನ್ನು ತಪ್ಪಿಸುವುದು. ಪ್ರಸ್ತುತ ಜನರಲ್ಲಿ ಅಗ್ಗದ ಬೆಲೆಯ ಔಷಧಿಗಳ ಗುಣಮಟ್ಟ ಕಳಪೆ ಎಂಬ ಭಾವನೆಯನ್ನು ನಿವಾರಿಸಿ ಜೆನರಿಕ್ ಔಷಧಗಳನ್ನು ಜನಪ್ರಿಯಗೊಳಿಸುವುದು. ಯುವ ಜನರಿಗೆ ಜೆನರಿಕ್ ಔಷಧಿ ಮಳಿಗೆಗಳನ್ನು ಪ್ರಾರಂಭಿಸಲು ಪ್ರೋತ್ಸಾಹ ನೀಡುವ ಮೂಲಕ ಉದ್ಯೋಗಾವಕಾಶ ಸೃಷ್ಟಿಸುವುದು ಈ ಯೋಜನೆಯ ಪ್ರಮುಖ ಉದ್ದೇಶಗಳಾಗಿದೆ.

ಜನಸಾಮಾನ್ಯರಲ್ಲಿ ವ್ಯಾಪಕವಾಗಿರುವ ಮಧುಮೇಹ, ರಕ್ತದೊತ್ತಡ, ಹೃದ್ರೋಗ, ಕ್ಯಾನ್ಸರ್, ವಿವಿಧ ರೀತಿಯ ಅಲರ್ಜಿಗಳು, ಕರುಳು ಸಂಬಂಧಿ ಕಾಯಿಲೆಗಳು, ವಿಟಮಿನ್‌ಗಳಿಗೆ ಸಂಬಂಧಪಟ್ಟ 1400ಕ್ಕೂ ಹೆಚ್ಚು ಔಷಧಗಳು, ಮಾತ್ರೆಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವಂತೆ ಮಾಡಲಾಗುತ್ತಿದೆ. ಇದೇ ರೀತಿ ಮಾಸ್ಕ್‌ಗಳು, ಕೈಗವಸುಗಳು, ಪಿಪಿಇ ಕಿಟ್‌ಗಳು, ಇತರ ಶಸ್ತ್ರ ಚಿಕಿತ್ಸಾ ಡ್ರೆಸ್‌ಗಳು, ಸಿರಿಂಜ್, ಸೂಜಿಗಳು, ಸ್ಯಾನಿಟರಿ ನ್ಯಾಪ್‌ಕಿನ್‌ಗಳು, ಡಯಪರ್ಸ್ ಇತ್ಯಾದಿ ಸುಮಾರು 240ಕ್ಕೂ ಹೆಚ್ಚು ಸರ್ಜಿಕಲ್ ಸಾಧನಗಳು ದೊರೆಯುತ್ತಿವೆ ವೈದ್ಯರು ಔಷಧಿ ಚೀಟಿ ಬರೆದುಕೊಡುತ್ತಿದ್ದಂತೆ ಇವುಗಳಿಗಾಗಿ ಎಷ್ಟು ಹಣ ಖರ್ಚು ಮಾಡಬೇಕಾಗುವುದೋ ಎಂಬ ಜನಸಾಮಾನ್ಯರ ಆತಂಕಗಳನ್ನು ಜನೌಷಧ ಕೇಂದ್ರಗಳು ನಿವಾರಿಸಿವೆ.

ಜನೌಷಧ ಕೇಂದ್ರಗಳಲ್ಲಿ ಔಷಧಿಗಳನ್ನು ಖರೀದಿಸಿರುವ ಜನರಿಗೆ ಸುಮಾರು 13 ಸಾವಿರ ಕೋಟಿ ರೂ. ಉಳಿತಾಯವಾಗಿದೆ. ಬಹುರಾಷ್ಟ್ರೀಯ ಬ್ರಾಂಡೆಡ್ ಕಂಪನಿಗಳ ಔಷಧಿಗಳ ಬೆಲೆಯು ತುಲನಾತ್ಮಕವಾಗಿ ಜೆನರಿಕ್ ಔಷಧಿಗಳ ಬೆಲೆಗಿಂತ ಶೇ.50 ರಿಂದ ಶೇ.90ರಷ್ಟು ದುಬಾರಿಯಾಗಿದೆ. ಇದರಿಂದ ಜನಸಾಮಾನ್ಯರಿಗೆ ದುಬಾರಿ ಬೆಲೆಯಲ್ಲಿ ಔಷಧಗಳನ್ನು ಖರೀದಿಸುವುದರಿಂದ ಬಿಡುಗಡೆ ದೊರೆತಿದೆ.

> "ಬಹುರಾಷ್ಟ್ರೀಯ ಔಷಧ ಕಂಪನಿಗಳು ಕೂಡಾ ಜೆನರಿಕ್ ಔಷಧಿಗಳು ಜನಪ್ರಿಯವಾಗದಂತೆ ಮಾಡಲು ಡಾಕ್ಟರ್‌ಗಳಿಗೆ, ನರ್ಸಿಂಗ್ ಹೋಮ್‌ಗಳಿಗೆ, ಮೆಡಿಕಲ್ ಶಾಪ್‌ಗಳಿಗೆ ಭಾರೀ ಉಡುಗೊರೆಗಳನ್ನು ಕಮಿಷನ್ ನೀಡುತ್ತಿವೆ. ಈ ಕಾರಣದಿಂದ ಇವರು ಜೆನರಿಕ್ ಔಷಧಿಗಳ ಬಗ್ಗೆ ನಿರ್ಲಕ್ಷ್ಯದ ಮನೋಭಾವ ತೋರುತ್ತಿದ್ದಾರೆ. ಇನ್ನೊಂದು ದಿಕ್ಕಿನಿಂದ ಜೆನರಿಕ್ ಔಷಧಿಗಳ ಬೆಲೆ ತೀರಾ ಕಡಿಮೆಯಾಗಿರುವುದರಿಂದ ಜೆನರಿಕ್ ಕೇಂದ್ರಗಳಿಗೆ ಸಿಗುವ ಲಾಭದ ಪ್ರಮಾಣವು ತೀರಾ ಕಡಿಮೆಯಾಗಿದೆ. ಇದರಿಂದಾಗಿ ಜೆನರಿಕ್ ಕೇಂದ್ರಗಳನ್ನು ನಡೆಸುವುದು ಕಷ್ಟ ಎಂಬ ಭಾವನೆ ಇದೆ. ಬೆಲೆ ಕಡಿಮೆಯಾದ ಕಾರಣ ಜೆನರಿಕ್ ಔಷಧಿಗಳ ಗುಣಮಟ್ಟ ಕಳಪೆ ಎಂಬ ಅಪನಂಬಿಕೆ ಕೂಡಾ ಸರಕಾರ ನಿವಾರಿಸಬೇಕಾಗಿದೆ.

ಈ ಬಾರಿ ಪ್ರಧಾನಿಯವರು ಜನೌಷಧ ಕೇಂದ್ರಗಳ ಮಾಲೀಕರು ಮತ್ತು ಲಾಭಾರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಕಾರ್ಯಕ್ರಮದಲ್ಲಿ ಮಾತನಾಡುತ್ತಾ "ದೇಶದಲ್ಲೀಗ 8500ಕ್ಕೂ ಹೆಚ್ಚು ಜನೌಷಧ ಕೇಂದ್ರಗಳಿವೆ. ಈ ಕೇಂದ್ರಗಳು ಕೇವಲ ಸರಕಾರಿ ಸ್ಟೋರ್ಸ್‌ಗಳಂತಿರದೇ ಜನಸಾಮಾನ್ಯರಿಗೆ ನೆಮ್ಮದಿ ನೀಡುವ ಕೇಂದ್ರಗಳಂತಿವೆ" ಎಂದು ತಿಳಿಸಿದರು. ಪ್ರಧಾನಿಯವರು ಮತ್ತೂ ಮುಂದುವರಿದು ತಮ್ಮ ಸರಕಾರವು ಕ್ಯಾನ್ಸರ್, ಹೃದ್ರೋಗ, ಮಧುಮೇಹದಂತಹ ಕಾಯಿಲೆಗಳಿಗೆ ಅವಶ್ಯಕವಾದ 800ಕ್ಕಿಂತ ಹೆಚ್ಚು ಔಷಧಿಗಳ ಬೆಲೆಯನ್ನು ನಿಯಂತ್ರಣದಲ್ಲಿರಿಸಿದೆ. ಸರಕಾರವು ಸ್ಟಂಟ್ ಅಳವಡಿಕೆ ಹಾಗೂ ಮೂತ್ರಪಿಂಡ ಕಸಿ ಮಾಡುವ ಖರ್ಚನ್ನು ನಿಯಂತ್ರಿಸಿದೆ ಎಂದು ತಿಳಿಸಿದರು. 2014ರಲ್ಲಿ ಮೋದಿ ಸರಕಾರ ಬಂದಾಗ ದೇಶದಲ್ಲಿ ಕೇವಲ ಒಂದು ಅಖಿಲ ಭಾರತ ಆಯುರ್ವಿಜ್ಞಾನ ಸಂಸ್ಥೆ ಇತ್ತು. ಪ್ರಸ್ತುತ 22 ಸಂಸ್ಥಾನಗಳಿವೆ. ಗ್ರಾಮೀಣ ಮಹಿಳೆಯರಿಗೆ ತಿಂಗಳ ಸಮಸ್ಯೆಯಿಂದ ಮುಕ್ತಿ ನೀಡಲು ಒಂದು ರೂ.ನ ಸ್ಯಾನಿಟರಿ ಪ್ಯಾಡ್ ಸಿಗುವ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಇದುವರೆಗೆ ಈ ಕೇಂದ್ರಗಳು 21 ಕೋಟಿಗಿಂತ ಹೆಚ್ಚು ಪ್ಯಾಡ್‌ಗಳನ್ನು ಮಾರಾಟ ಮಾಡಿವೆ. ಈ ಆರ್ಥಿಕ ವರ್ಷದಲ್ಲಿ ಜನೌಷಧ ಕೇಂದ್ರಗಳು 800 ಕೋಟಿ ರೂ.ನ ಔಷಧಗಳನ್ನು ಮಾರಾಟ ಮಾಡಿವೆ. ಇದರಿಂದ ಬಡ ವರ್ಗಗಳ ಪರಿವಾರಗಳಿಗೆ 5000 ಕೋಟಿ ರೂ. ಉಳಿತಾಯವಾಗಿದೆ. ಭಾರತದ ನೀತಿ ಆಯೋಗವು ಬ್ರಿಕ್ಸ್ ಸಂಘಟನೆಯಲ್ಲಿರುವ ಸ್ವಾಸ್ಥ್ಯ ಸಂಬಂಧಿ ಸರಕಾರಿ ವ್ಯವಸ್ಥೆಗಳೊಂದಿಗೆ ಹೋಲಿಕೆ ಮಾಡಿದಾಗ ಭಾರತದಲ್ಲಿ ಸ್ವಾಸ್ಥ್ಯ ಸಂಬಂಧಿತ ವೆಚ್ಚಗಳು ಅತ್ಯಂತ ಕಡಿಮೆಯಾಗಿದೆ ಎಂದು ತಿಳಿಸಿದೆ.

ಆಯುಷ್ಮಾನ್ ಯೋಜನೆ: ನೀತಿ ಆಯೋಗ ನೀಡಿದ ಮಾಹಿತಿಯಂತೆ ದೇಶದಲ್ಲಿ ಶೇ.1.8ರಷ್ಟು ರೋಗಿಗಳು ಆಸ್ಪತ್ರೆಗಳ ಖರ್ಚುಗಳನ್ನು ಭರಿಸಲು ಸಾಲ ಅಥವಾ ಆಸ್ತಿಯನ್ನು ಮಾರಾಟ ಮಾಡುತ್ತಿದ್ದಾರೆ. ಈ ರೀತಿ ಆರ್ಥಿಕವಾಗಿ ಅತ್ಯಂತ ದುರ್ಬಲರಿಗಾಗಿ ಮೋದಿ ಸರಕಾರ ರೂಪಿಸಿದ ಮಹತ್ವಾಕಾಂಕ್ಷಿ ಯೋಜನೆ **ಆಯುಷ್ಮಾನ್ ಭಾರತ**. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ 5 ಲಕ್ಷ ರೂ.ವರೆಗೆ ವಿಮೆಯನ್ನು ನೀಡಲಾಗುತ್ತದೆ. ಈ ಯೋಜನೆ ಅತ್ಯಂತ ಬಡ ಪರಿವಾರಗಳಿಗೆ ಕಾಯಿಲೆಗಳ ಚಿಕಿತ್ಸೆಗಾಗಿ ಬೇಕಾದ ಆರ್ಥಿಕ ಶಕ್ತಿ ನೀಡಿದೆ. ಆಯುಷ್ಮಾನ್ ಯೋಜನೆಯಲ್ಲಿ ಪ್ರಸ್ತುತ 50 ಕೋಟಿಗಿಂತ ಹೆಚ್ಚು ಜನರು ಚಿಕಿತ್ಸಾ ಅವಕಾಶ ಪಡೆದಿದ್ದಾರೆ. ಈ ಯೋಜನೆ ಆರಂಭವಾದಂದಿನಿಂದ ಇದುವರೆಗೆ 3 ಕೋಟಿ ಜನರು ಲಾಭ ಪಡೆದಿದ್ದಾರೆ. ಈ ಯೋಜನೆ ರೂಪಿಸದೆ ಇದ್ದಲ್ಲಿ ಬಡ ಪರಿವಾರಗಳು ಚಿಕಿತ್ಸಾ ವೆಚ್ಚಕ್ಕಾಗಿ 70 ಸಾವಿರ ಕೋಟಿ ಖರ್ಚು ಭರಿಸಬೇಕಾಗುತ್ತಿತ್ತು.

ವೈದ್ಯಕೀಯ ಕಾಲೇಜುಗಳು: ಭಾರತದ ಆರೋಗ್ಯ ಕ್ಷೇತ್ರದ ಇನ್ನೊಂದು ಪ್ರಮುಖ ಸಮಸ್ಯೆ ಮೆಡಿಕಲ್ ಕಾಲೇಜುಗಳ ಕೊರತೆ ಹಾಗೂ ದುಬಾರಿ ವೆಚ್ಚದ ಮೆಡಿಕಲ್ ಶಿಕ್ಷಣ. ನಮ್ಮ ದೇಶದ ಬಹುದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕಾಗಿ ವಿದೇಶಗಳಿಗೆ ಹೋಗುತ್ತಿದ್ದಾರೆ. ನಾವು ಯುಕ್ರೇನ್ ವಿದ್ಯಮಾನಗಳನ್ನು ಇಲ್ಲಿ ಸ್ಮರಿಸಬಹುದು. ಮೆಡಿಕಲ್ ಕಾಲೇಜುಗಳ ಕೊರತೆ ಪ್ರಸ್ತಾಪಿಸುತ್ತಾ ಪ್ರಧಾನಿ ಮೋದಿಯವರು, ಹಿಂದಿನ ಸರಕಾರಗಳನ್ನು ಹೊಣೆ ಮಾಡಿದ್ದಾರೆ. ಹದಿನಾರು ವರ್ಷ ದೇಶದ ಪ್ರಧಾನಿಯಾಗಿದ್ದ ಪಂಡಿತ್ ನೆಹರು ಕಾಲದಲ್ಲಿ ಕೇವಲ ಒಂದು ಏಮ್ಸ್ (AIIMS) ಪ್ರಾರಂಭವಾಯಿತು. ಹನ್ನೊಂದು ವರ್ಷ ಅಧಿಕಾರದಲ್ಲಿದ್ದ ಇಂದಿರಾಗಾಂಧಿಯವರು ಒಂದೇ ಒಂದು ಏಮ್ಸ್ ಅನ್ನು ಸ್ಥಾಪಿಸಲಿಲ್ಲ. ರಾಜೀವ್ ಗಾಂಧಿ ಆಳ್ವಿಕೆ ಐದು ವರ್ಷದಲ್ಲಿ ಶೂನ್ಯ ಸಾಧನೆ. ಅಟಲ್‌ಜೀಯವರು 5 ವರ್ಷದಲ್ಲಿ ಆರು ಏಮ್ಸ್ ಸ್ಥಾಪಿಸಿದರು. ಹತ್ತು ವರ್ಷ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್‌ರ ಕಾಲದಲ್ಲಿ ಸೋನಿಯಾ ಗಾಂಧಿಯವರು ರಾಯ್‌ಬರೇಲಿಯಲ್ಲಿ ಒಂದು ಏಮ್ಸ್ ಸ್ಥಾಪಿಸಿದರು. ಪ್ರಧಾನಿ ಮೋದಿಯವರ ಇದುವರೆಗಿನ ಅಧಿಕಾರಾವಧಿಯಲ್ಲಿ 15 ಏಮ್ಸ್ ಸ್ಥಾಪಿಸಲಾಗಿದೆ. ಮುಂದಿನ ಹತ್ತು ವರ್ಷಗಳಲ್ಲಿ ಜಿಲ್ಲೆಗೊಂದು ಸುಸಜ್ಜಿತ ಆಸ್ಪತ್ರೆ ತೆರೆಯುವುದಾಗಿ ತಿಳಿಸಿದ್ದಾರೆ. ಇದರಿಂದ ದೇಶದಲ್ಲಿ ಮೆಡಿಕಲ್ ಸೀಟ್‌ಗಳ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಲಿದೆ. ಈ ಮೂಲಕ ವೈದ್ಯಕೀಯ ಶಿಕ್ಷಣ ವೆಚ್ಚ ಕಡಿಮೆ ಮಾಡುವ ಆಶ್ವಾಸನೆಯನ್ನು ಮೋದಿಯವರು ನೀಡಿದ್ದಾರೆ. ಇದಲ್ಲದೇ ಸ್ವಾಸ್ಥ್ಯ ವ್ಯವಸ್ಥೆಯಲ್ಲಿ ಮಹತ್ವದ ಸೇವೆ ಮಾಡುತ್ತಿರುವ ಪದವೀಧರರಲ್ಲದ ವೈದ್ಯರುಗಳಿಗೆ ಪ್ರಶಿಕ್ಷಣ ನೀಡಿ ಗ್ರಾಮೀಣ ಪ್ರದೇಶಗಳಲ್ಲಿ ನೇಮಿಸಲಾಗುವುದು.

ಜೆನರಿಕ್ ಔಷಧ ಕೇಂದ್ರಗಳು ಜನಸಾಮಾನ್ಯರಿಗೆ ಸ್ವಾಸ್ಥ್ಯ ಸೌಲಭ್ಯ ನೀಡುವಿಕೆಯಲ್ಲಿ ಸೀಮಿತ ಪ್ರಮಾಣದಲ್ಲಿ ಯಶಸ್ವಿಯಾಗಿವೆ. ಪ್ರಚಾರದ ಕೊರತೆಯಿಂದ ಪ್ರಭಾವ ಬೀರುವಲ್ಲಿ ವಿಫಲವಾಗಿವೆ. ಬಹುರಾಷ್ಟ್ರೀಯ ಔಷಧ ಕಂಪನಿಗಳು ಕೂಡಾ ಜೆನರಿಕ್ ಔಷಧಿಗಳು ಜನಪ್ರಿಯವಾಗದಂತೆ ಮಾಡಲು ಡಾಕ್ಟರ್‌ಗಳಿಗೆ, ನರ್ಸಿಂಗ್ ಹೋಮ್‌ಗಳಿಗೆ, ಮೆಡಿಕಲ್ ಶಾಪ್‌ಗಳಿಗೆ ಭಾರೀ ಉಡುಗೊರೆಗಳನ್ನು, ಕಮಿಷನ್ ನೀಡುತ್ತಿವೆ. ಈ ಕಾರಣದಿಂದ ಇವರು ಜೆನರಿಕ್ ಔಷಧಿಗಳ ಬಗ್ಗೆ ನಿರ್ಲಕ್ಷ್ಯದ ಮನೋಭಾವ ತೋರುತ್ತಿದ್ದಾರೆ. ಇನ್ನೊಂದು ದಿಕ್ಕಿನಿಂದ ಜೆನರಿಕ್ ಔಷಧಿಗಳ ಬೆಲೆ ತೀರಾ ಕಡಿಮೆಯಾಗಿರುವುದರಿಂದ ಜೆನರಿಕ್ ಕೇಂದ್ರಗಳಿಗೆ ಸಿಗುವ ಲಾಭದ ಪ್ರಮಾಣವು ತೀರಾ ಕಡಿಮೆಯಾಗಿದೆ. ಇದರಿಂದಾಗಿ ಜೆನರಿಕ್ ಕೇಂದ್ರಗಳನ್ನು ನಡೆಸುವುದು ಕಷ್ಟ ಎಂಬ ಭಾವನೆ ಇದೆ. ಬೆಲೆ ಕಡಿಮೆಯಾದ ಕಾರಣ ಜೆನರಿಕ್ ಔಷಧಿಗಳ ಗುಣಮಟ್ಟ ಕಳಪೆ ಎಂಬ ಅಪನಂಬಿಕೆ ಕೂಡಾ ಸರಕಾರ ನಿವಾರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸರಕಾರವು ಜೆನರಿಕ್ ಔಷಧಿಗಳಿಗೆ ಸಂಬಂಧಿಸಿದಂತೆ ದೂರದರ್ಶನ, ಪತ್ರಿಕೆಗಳಲ್ಲಿ ಭಾರೀ ಪ್ರಮಾಣದ ಪ್ರಚಾರ ನೀಡಬೇಕಾಗಿದೆ ಮತ್ತು ಎಲ್ಲ ಸರಕಾರಿ ಕಚೇರಿಗಳಲ್ಲಿ ಜೆನರಿಕ್ ಔಷಧಗಳಿಗೆ ಸಂಬಂಧಿಸಿದ ಎಲ್ಲ ಸಂಶಯಗಳಿಗೆ ಉತ್ತರ ನೀಡುವ ರೀತಿಯಲ್ಲಿ ಮಾಹಿತಿ ಫಲಕಗಳನ್ನು ಹಾಕಿದ್ದಲ್ಲಿ ಉತ್ತಮ. ಇದರೊಂದಿಗೆ ಜೆನರಿಕ್ ಮಳಿಗೆಗಳಲ್ಲಿ ಎಲ್ಲ ಔಷಧಗಳು ದೊರೆಯುವಂತೆ ಮಾಡಬೇಕಾಗಿದೆ. ಅದೇ ರೀತಿ ಅವರಿಗೆ ಅಪೇಕ್ಷಿತ ಪ್ರಮಾಣದಲ್ಲಿ ಕಮೀಷನ್ ದೊರೆಯುವಂತೆ ಸರಕಾರ ಯೋಜನೆ ರೂಪಿಸಬೇಕು. ಈ ಎಲ್ಲ ಸಂಗತಿಗಳು ಸರಿಯಾದಲ್ಲಿ ಭಾರೀ ಸಂಖ್ಯೆಯಲ್ಲಿ ಜೆನರಿಕ್ ಕೇಂದ್ರಗಳು ಸ್ಥಾಪನೆಯಾಗಿ ಜನಸಾಮಾನ್ಯರಿಗೆ ಭಾರೀ ಪ್ರಯೋಜನವಾಗಲಿದೆ.

ಸಕ್ಕರೆ ಕಾಯಿಲೆ ಕಣ್ಣಿಗೂ ಅಪಾಯಕಾರಿ

ಎಎಸ್‌ಜಿ ಕಣ್ಣಿನ ಆಸ್ಪತ್ರೆಯ ರೆಟಿನಾ ತಜ್ಞ ಡಾ. ಮಹೇಶ್ ಕುಮಾರ್ ಎಚ್ಚರಿಕೆ



ಮೈಸೂರು, ಜು.1(ಜಿಎ)– ಸಕ್ಕರೆ ಕಾಯಿಲೆ ಕಣ್ಣಿಗೂ ಹಾನಿ ಉಂಟು ಮಾಡುತ್ತದೆ. ಈ ಸಮಸ್ಯೆ ಇರುವವರು ರೇಟಿನಾ ತಜ್ಞರನ್ನು ಭೇಟಿ ಮಾಡಿ ಸಲಹೆ ಪಡೆದುಕೊಳ್ಳುವುದು ಉತ್ತಮ. ಇಲ್ಲವಾದಲ್ಲಿ ದೃಷ್ಟಿ ಕಳೆದು ಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ಎಎಸ್‌ಜಿ ಕಣ್ಣಿನ ಆಸ್ಪತ್ರೆಯ ರೆಟಿನಾ ತಜ್ಞ ಡಾ. ಮಹೇಶ್ ಕುಮಾರ್ ಎಚ್ಚರಿಸಿದರು.

ವಿಶ್ವ ವೈದ್ಯ ದಿನಾಚರಣೆಯ ಅಂಗವಾಗಿ ಮೈಸೂರಿನ ಎಎಸ್‌ಜಿ ಕಣ್ಣಿನ ಆಸ್ಪತ್ರೆ ಮತ್ತು ರಾಘವೇಂದ್ರ ಎಂಡೋಕ್ರೈನ್ ಸೂಪರ್ ಸ್ಪೆಷಾಲಿಟಿ ಸೆಂಟರ್ ಸಹಯೋಗದಲ್ಲಿ 'ನಾನ್ ಮಿಡ್ರಿಯಾಟಿಕ್ ಫಂಡಸ್ ಕ್ಯಾಮರ' ಉಪಕರಣವನ್ನು ಮೈಸೂರಿನ ಎನ್ ಆರ್ ಮೊಹಲ್ಲಾದ ಶ್ರೀ ರಾಘವೇಂದ್ರ ಎಂಡೋಕ್ರೈನ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಿದರು.

ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಕ್ಕರೆ ಕಾಯಿಲೆ ಇಲ್ಲದ ಮನೆಯನ್ನು ಈಗಂತೂ ಹುಡುಕುವುದೇ ಕಷ್ಟವಾಗಿದೆ. 100 ಮಂದಿಯ ತಪಾಸಣೆ ಮಾಡಿದರೆ ಅದರಲ್ಲಿ 10 ಮಂದಿಗೆ ಸಕ್ಕರೆ ಕಾಯಿಲೆ ಕಾಣಿಸಿಕೊಳ್ಳುತ್ತಿದೆ ಎಂದರು.

ಡಯಾಬಿಟಿಸ್ ಕಾಯಿಲೆಯಿಂದ ಕಣ್ಣಿನಲ್ಲಿ ಆಗುವ ಪ್ರಮುಖ ಸಮಸ್ಯೆ ಎಂದರೆ ಡಯಾಬಿಟಿಕ್ ರೆಟಿನೋಪತಿಯಾಗಿದೆ. ಇದು ಕಣ್ಣಿನ ಪ್ರಮುಖ ಅಂಶವಾದ ರೆಟಿನಾಗೆ ಬಹಳಷ್ಟು ತೊಂದರೆ ಮಾಡುತ್ತದೆ. ಇದನ್ನು ಗಮನಿಸದಿದ್ದರೆ, ರಕ್ತ ನಾಳಗಳಲ್ಲಿ ರಕ್ತ ಹೆಪ್ಪು ಕಟ್ಟಿ, ನೀರು ಸುರಿಯುವ ಸಾಧ್ಯತೆ ಇರುತ್ತದೆ. ಅದನ್ನು ಕಡೆಗಣಿಸಿದರೆ ಕಣ್ಣಿನಿಂದ ರಕ್ತ ಬರುತ್ತದೆ ಇದರಿಂದ ದೃಷ್ಟಿಯನ್ನು ಕಳೆದುಕೊಳ್ಳಬೇಕಾ ಗುತ್ತದೆ. ಮತ್ತೆ ದೃಷ್ಟಿ ಬರುವುದೇ ಕಷ್ಟ ಎಂದರು.

ಅನೇಕರಲ್ಲಿ ಡಯಾಬಿಟಿಸ್ ಬಂದರೆ ಅವರಿಗೆ ಕಣ್ಣಿನಲ್ಲಿ ಯಾವುದೇ ಲಕ್ಷಣವಿರುವುದಿಲ್ಲ. ಡಯಾಬಿಟಿಕ್ ರೆಟಿನೋಪತಿ ಸಮಸ್ಯೆಯನ್ನು ಪತ್ತೆ ಮಾಡಲು 'ನಾನ್ ಮಿಡ್ರಿಯಾಟಿಕ್ ಫಂಡಸ್ ಕ್ಯಾಮರ' ಸಹಕಾರಿಯಾಗಿದ್ದು, ಇದರ ಮೂಲಕ ಕಣ್ಣಿನ ರೆಟಿನಾದ ಫೋಟೋ ತೆಗೆದು ರೆಟಿನೋಪತಿ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. ಈ ರೀತಿ ಸಮಸ್ಯೆಗಾಗಿ ನಮ್ಮ ಸಂಸ್ಥೆಯಲ್ಲಿ ಇಬ್ಬರು ರೆಟಿನಾ ತಜ್ಞರಿದ್ದು, ಅವರು ಬೆಳಗ್ಗೆ 8 ರಿಂದ ರಾತ್ರಿ 9ರವರೆಗೂ ಲಭ್ಯವಿರುತ್ತಾರೆ. ರೆಟಿನಾಗೆ ಸಂಬಂಧಪಟ್ಟ ಸಮಸ್ಯೆ ಎಲ್ಲಾ ರೀತಿಯ ಚಿಕಿತ್ಸೆಯು ಎಎಸ್‌ಜಿ ಕಣ್ಣಿನ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದು ತಿಳಿಸಿದರು.

ಸಕ್ಕರೆ ಕಾಯಿಲೆಯ ರೋಗ ಲಕ್ಷಣ ಎಲ್ಲರಲ್ಲೂ ಕಂಡು ಬರುವುದಿಲ್ಲ. ಅವರೇ ಹೋಗಿ ಶುಗರ್ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ ಎಂದು ರಾಘವೇಂದ್ರ ಎಂಡೋಕ್ರೈನ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನ ಡಾ.ಅಜಯ್ ಹನುಮಂತು ಹೇಳಿದರು.

30 ವರ್ಷ ಮೇಲ್ಪಟ್ಟವರು, ಕುಟುಂಬದಲ್ಲಿ ಯಾರಿಗಾದರೂ ಸಕ್ಕರೆ ಕಾಯಿಲೆ ಇದ್ದವರು ತಪಾಸಣೆ ಮಾಡಿಕೊಂಡರೆ ಒಳಿತು. ಏಕೆಂದರೆ ಇತ್ತೀಚಿನ ದಿನಗಳಲ್ಲಿ 8 ವರ್ಷದ ಮಕ್ಕಳಲ್ಲೂ ಎರಡನೇ ಮಾದರಿಯ ಸಕ್ಕರೆ ಕಾಯಿಲೆ ಕಾಣಿಸಿಕೊಳ್ಳುತ್ತಿದೆ. ಎಲ್ಲಾ ರೀತಿಯ ಊಟಗಳು ಸುಲಭವಾಗಿ ದೊರೆಯುತ್ತಿದ್ದು, ಆದರೆ ಎಲ್ಲ ಕೆಲಸಗಳಿಗೂ ಯಂತ್ರಗಳು ಬಂದಿವೆ. ಶ್ರಮಪಡುವ ಅಗತ್ಯವಿಲ್ಲದಿರುವುದರಿಂದ ಅತೀ ಚಿಕ್ಕ ವಯಸ್ಸಿನಲ್ಲಿಯೇ ಸಕ್ಕರೆ ಕಾಯಿಲೆ ಕಂಡು ಬರುತ್ತಿದೆ ಎಂದರು. ಈ ವೇಳೆ ತಜ್ಞೆ ಡಾ. ವಿನಿಬದ್ಲಾನಿ ಮತ್ತು ಮತ್ತಿತರರು ಉಪಸ್ಥಿತರಿದ್ದರು.

ಬಸ್ ಪಾಸ್ ಅವಧಿ ವಿಸ್ತರಣೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ



ಮೈಸೂರು, ಜು.1(ಎಂಟಿವೈ)– ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೂ ಬಸ್ ಪಾಸ್ ಅವಧಿ ವಿಸ್ತರಣೆಗೆ ಆಗ್ರಹಿಸಿ ಎಐಡಿಎಸ್‌ಓ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿನಿಯರು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಪದವಿ, ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಮುಗಿಯುವವರೆಗೂ ವಿಸ್ತರಿಸಬೇಕು. ಈ ಹಿಂದಿನಿಂದಲೂ ಶೈಕ್ಷಣಿಕ ಸಾಲಿನ ಅಂತ್ಯದವರೆಗೂ ಬಸ್ ಪಾಸ್ ಬಳಕೆಗೆ ಅವಕಾಶ ನೀಡುತ್ತಿದ್ದರು. ಆದರೆ ಇದೀಗ ಸಾರಿಗೆ ಸಂಸ್ಥೆ ಬಸ್ ಪಾಸ್ ಅವಧಿಯನ್ನು ಮೊಟಕುಗೊಳಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ನವೆಂಬರ್‌ನಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳು ಆಗಸ್ಟ್‌ವರೆಗೆ, ಡಿಸೆಂಬರ್‌ನಲ್ಲಿ ಪಾಸ್ ಪಡೆದ ವಿದ್ಯಾರ್ಥಿಗಳು ಸೆಪ್ಟೆಂಬರ್‌ವರೆಗೆ ಬಸ್‌ನಲ್ಲಿ ಸಂಚರಿಸಬಹುದಾಗಿತ್ತು. ಆದರೆ, ಸಾರಿಗೆ ನಿಗಮ ಏಕಾಏಕಿ ಜೂನ್ ತಿಂಗಳಿಗೆ ವಿದ್ಯಾರ್ಥಿ ಬಸ್ ಪಾಸ್ ಅವಧಿ ಕೊನೆಗೊಳಿಸಿದೆ. ಪರಿಣಾಮ ಜುಲೈ ತಿಂಗಳಿಂದ ಟಿಕೆಟ್‌ಗೆ ಹಣ ಪಾವತಿಸಿ ಸಂಚರಿಸಬೇಕಾಗಿದೆ. ಹಲವು ವರ್ಷಗಳ ಹೋರಾಟದ ಫಲವಾಗಿ ವಿದ್ಯಾರ್ಥಿಗಳು ರಿಯಾಯಿತಿ ಪಾಸ್ ಪಡೆದುಕೊಂಡಿದ್ದಾರೆ. ಶೈಕ್ಷಣಿಕ ವರ್ಷದ ಅವಧಿ ಮುಗಿಯುವ ಮುನ್ನವೇ, ಮಾನ್ಯತೆ ರದ್ದು ಮಾಡಿರುವ ಸಾರಿಗೆ ನಿಗಮದ ನಿರ್ಧಾರ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ಅವಧಿಯನ್ನು ಆಗಸ್ಟ್‌ವರೆಗೆ ವಿಸ್ತರಣೆ ಮಾಡಿದೆ. ಇದನ್ನು ಸಾರಿಗೆ ಸಂಸ್ಥೆ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಬೇಕು. ಇಲ್ಲವಾದರೆ ಬಡ ಕುಟುಂಬದ ವಿದ್ಯಾರ್ಥಿಗಳ ಓದಿಗೆ ತುಂಬಾ ತೊಂದರೆಯಾಗಲಿದೆ. ಈ ಬಗ್ಗೆ ನಿರ್ಲಕ್ಷ್ಯ ವಹಿಸಿ, ವಿದ್ಯಾರ್ಥಿಗಳ ಶಿಕ್ಷಣದ ವಿಚಾರದಲ್ಲಿ ಚೆಲ್ಲಾಟವಾಡಿದರೆ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಎಐಡಿಎಸ್‌ಓ ಜಿಲ್ಲಾ ಅಧ್ಯಕ್ಷ ಸುಭಾಷ್, ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಉಪಾಧ್ಯಕ್ಷೆ ಆಸಿಯಾ ಬೇಗಂ, ಜಿಲ್ಲಾ ಸೆಕ್ರೆಟೇರಿಯಟ್ ಸದಸ್ಯರಾದ ನಿತಿನ್, ಸ್ವಾತಿ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಮೊನಿಷಾ, ಚಂದನ, ಚಂದ್ರಿಕಾ, ಪ್ರಶಾಂತಿ, ಬಸವ ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com, website: www.mysurumithra.com

ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಕೆ.ಎನ್. ರಾಜಣ್ಣ ವಿವಾದಾತ್ಮಕ ಹೇಳಿಕೆ

ತುಮಕೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. .... ಹೋಗುವುದು ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿಕೆ ವಿವಾದಕ್ಕೆ ಸಿಲುಕಿದೆ.



ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುವಾಗ ರಾಜಣ್ಣ ನಾಲಗೆ ಹರಿ ಬಿಟ್ಟಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.


ರಾಜಣ್ಣ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ. ರಾಜಣ್ಣ ಹೇಳಿಕೆಯ ವಿಡಿಯೊವನ್ನು ನೆಟ್ಟಿಗರು ಹಂಚಿಕೊಂಡಿದ್ದು, ಕಿಡಿಕಾರಿದ್ದಾರೆ. ಇಂತಹ ಹೇಳಿಕೆ ನೀಡುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ. ಇದು ನನ್ನ ಕಡೆಯ ಚುನಾವಣೆಯಾಗಿದ್ದು, ಪ್ರತಿ ಮನೆ ಬಾಗಿಲಿಗೆ ಬಂದು ಮತ ಕೇಳುತ್ತೇನೆ. ನಾನು ಶಾಸಕನಾದರೆ ನೀವು ಶಾಸಕರಾದಂತೆ. ಸರ್ಕಾರದ ಸೇವೆ ಒದಗಿಸದ ಎಲ್ಲ ಅಧಿಕಾರಿಗಳನ್ನು ಪ್ರಶ್ನೆ ಮಾಡಬಹುದು. ಶೋಕಿಗೆ ರಾಜಕಾರಣ ಮಾಡಬೇಡಿ? ಎಂದು ರಾಜಣ್ಣ ಹೇಳಿದ್ದಾರೆ.

ವಿಷಾದ ವ್ಯಕ್ತಪಡಿಸಿದ ಕೆ.ಎನ್.ರಾಜಣ್ಣ: ಹೆಚ್.ಡಿ.ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದ ಕೆಎನ್ ರಾಜಣ್ಣ ಇದೀಗ ವಿಷಾದ ವ್ಯಕ್ತಪಡಿಸಿದ್ದಾರೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಬೇಸರವಾಗಿದ್ದರೆ ವಿಷಾದಿಸುವೆ ಎಂದಿದ್ದಾರೆ. ನನ್ನ ವಿರುದ್ಧ ರಾಜಕೀಯ ಪಿತೂರಿ ಮಾಡಲಾಗುತ್ತಿದೆ. ತಳ ಸಮುದಾಯದಿಂದ ಬಂದಂತಹ ನನ್ನನ್ನು ಮುಗಿಸೋ ಷಡ್ಯಂತ್ರ ನಡೆಸಲಾಗುತ್ತಿದೆ. ನನಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಬಗ್ಗೆ ಅಪಾರ ಗೌರವವಿದೆ ಎಂದಿದ್ದಾರೆ.

ಅಪಹಾಸ್ಯ ಮಾಡಿದವರಿಗೆ ನಾನು ಹೋರಾಟದಿಂದಲೇ ಉತ್ತರಿಸುತ್ತೇನೆ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶಪಥ

ಬೆಂಗಳೂರು, ಜು.1– ನಮ್ಮ ಪಕ್ಷವನ್ನು ಯಾರು ತುಳಿಯಬೇಕೆಂದು ಪ್ರಯತ್ನ ಮಾಡಿದ್ದಾರೋ ಅವರ ವಿರುದ್ಧ ಶತಾಯ ಗತಾಯ ಹೋರಾಟ ಮಾಡುವುದಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಶಪಥ ಮಾಡಿದರು. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾಮಿತ್ರ ಜನ ಸಂಪರ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು ಸುಮ್ಮನೆ ಕೂರುವುದಿಲ್ಲ. ಕೂರಲು ಏಳಲು ಆಗುವುದಿಲ್ಲ ಎಂದು ಹಾಸ್ಯ ಮಾಡಿದವರಿಗೆ ನಾನು ಉತ್ತರ ಕೊಡುತ್ತೇನೆ ಎಂದರು.



ಮೊದಲು ಜಲಧಾರೆ ಕಾರ್ಯಕ್ರಮ ಆಯಿತು. ಈಗ ಜನತಾ ಮಿತ್ರ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರಿಗೆ ಏನೇನು ಮಾಡಿದ್ದೇನೆ ಅನ್ನೋದನ್ನು ಹೇಳುವ ಕಾಲ ಬರುತ್ತದೆ. ಈ ದೇವೇಗೌಡ ಹಳ್ಳಿ ರೈತನ ಮಗ. ಕೆಲವರು ಏನು ಮಾಡಲು ಆಗುತ್ತೆ ಅಂತಾ ಕುಹಕವಾಡಿದ್ದಾರೆ. ಅವರಿಗೆಲ್ಲಾ ಉತ್ತರ ಕೊಡಬೇಕು ಎಂದು ಹೇಳಿದರು. ನಮ್ಮ ಪಕ್ಷಕ್ಕೆ ಶಕ್ತಿ ಇಲ್ಲ ಎಂದು ಅಪಹಾಸ್ಯ ಮಾಡುತ್ತಾರೆ. ನಮ್ಮ ಶಕ್ತಿ ಏನು ಅನ್ನೋದನ್ನು ಸಾಬೀತುಪಡಿಸುತ್ತೇನೆ. ಈ ಭಾರಿ ನಮಗೆ ದೈವಿ ಶಕ್ತಿ ಇದೆ. ಪಕ್ಷದ ಪ್ರತಿಯೊಬ್ಬರೂ ಹೋರಾಟದ ಕೆಚ್ಚಿನಿಂದ ಕೆಲಸ ಮಾಡುತ್ತಿದ್ದಾರೆ. ನಮ್ಮ ಹೋರಾಟದ ಮೇಲೆ ಶಕ್ತಿ ಇದೆ. ಇದನ್ನು ನಾನು ಮಾಡುತ್ತೇನೆ. ಹೋರಾಟಕ್ಕೆ ಸಿದ್ಧರಾಗಿ ನಿಲ್ಲಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಇದಕ್ಕೂ ಮುನ್ನ ಜೆಪಿ ಭವನದಲ್ಲಿ ಜಲಧಾರೆಯ ಮಹಾಕಳಸಕ್ಕೆ ಪೂಜೆ ಹಾಗೂ ಗಂಗಾಪೂಜೆಯನ್ನು ಪುರೋಹಿತರು ನೆರವೇರಿಸಿದರು. ನಂತರ ಜನತಾ ಮಿತ್ರ ಸಂಪರ್ಕ ವಾಹನಗಳಿಗೆ ಚಾಲನೆ ನೀಡಿದರು.

ರಾಜಣ್ಣ ಹೇಳಿಕೆಯನ್ನು ಇಡೀ ಕಾಂಗ್ರೆಸ್ ಖಂಡಿಸುತ್ತದೆ ಡಿಕೆಶಿ

ನವದೆಹಲಿ, ಜು.1– ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್ ರಾಜಣ್ಣ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ದೇವೇಗೌಡರ ಬಗ್ಗೆ ರಾಜಣ್ಣ ವಿವಾದಾತ್ಮಕವಾಗಿ ಮಾತನಾಡಿರುವುದನ್ನು ಇಡೀ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಹೇಳಿದ್ದಾರೆ.



ನವದೆಹಲಿಯಲ್ಲಿ ಮಾತನಾಡಿದ ಅವರು, ದೇವೇಗೌಡರ ಆರೋಗ್ಯದ ಬಗ್ಗೆ ರಾಜಣ್ಣ ಹೀಗೆ ಮಾತನಾಡಿರುವುದು ಸರಿಯಲ್ಲ. ರಾಜಣ್ಣ ನೀಡಿರುವ ಈ ಹೇಳಿಕೆಗೆ ಕ್ಷಮಾಪಣೆ ಕೇಳಬೇಕು. ಇಂತಹ ಹೇಳಿಕೆಗೆ ನಾವು ಅವಕಾಶವನ್ನು ಕೊಡುವುದಿಲ್ಲ. ಸಮಾಜ ಶಾಂತ ರೀತಿಯಲ್ಲಿರಬೇಕು. ದೇವೇಗೌಡರಿಗೆ ಭಗವಂತ ಉತ್ತಮ ಆರೋಗ್ಯ ಕೊಡಲಿ ಎಂದು ಬೇಡಿಕೊಂಡರು.

ದೇವೇಗೌಡ ಬಗ್ಗೆ ಮಾತಾಡಿದರೆ ಹುಷಾರ್: ಅವರ ಮಗ ನಾನು ಬದುಕಿದ್ದೇನೆ

ರಾಜಣ್ಣ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು, ಜು.1– ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ ವಿರುದ್ಧ ಸಿಡಿದೆದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಅತ್ಯಂತ ಅನಾಗರಿಕವಾಗಿ, ಒಂದು ವಿಕೃತವಾಗಿ ಮಾತನಾಡಿರುವ ರಾಜಣ್ಣ ಅವರಿಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ಗುಡುಗಿದ್ದಾರೆ.



ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆಯೇ ಆಕ್ರೋಶ ಹೊರ ಹಾಕಿದ ಅವರು, ದೇವೇಗೌಡರ ಬಗ್ಗೆ ವಿಕೃತವಾಗಿ ಮಾತನಾಡಿರುವ ರಾಜಣ್ಣ ತನ್ನ ಹೀನ ಸಂಸ್ಕೃತಿಯನ್ನು ಪ್ರದರ್ಶನ ಮಾಡಿದ್ದಾರೆ. ಈ ದುರಹಂಕಾರದ ಮಾತುಗಳಿಗೆ ಅವರು ತಕ್ಕ ಶಾಸ್ತಿ ಅನುಭವಿಸಲಿದ್ದಾರೆ. ಕಳೆದ 2004ರಲ್ಲಿ ರಾಜಣ್ಣ ಅವರು ಬೆಳ್ಳಾವಿ ಜೆಡಿಎಸ್ ಅಭ್ಯರ್ಥಿಯಾಗಿದ್ದರು. ಚುನಾವಣೆಯ ಕೊನೆಯ ದಿನ ದೇವೇಗೌಡರು ಹೋಗಿ ಪ್ರಚಾರ ಮಾಡಿದ್ದರು. ಆಗ ಆ ವ್ಯಕ್ತಿ ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಾಯಿತು. ಇಲ್ಲದಿದ್ದರೆ ಅವರನ್ನು ಯಾರು ಕೇಳುತ್ತಿದ್ದರು ಎಂದು ಕಿಡಿಕಾರಿದ್ದಾರೆ.

ದೇವೇಗೌಡರು ಅಂದು ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ತೆರಳಿ ಪ್ರಚಾರ ಮಾಡಿದ್ದರು. ರಾಜಣ್ಣನ ಮಾತಿನ ದುರಹಂಕಾರ ಕೇಳಿದ್ದೇನೆ. ಆತ ಬ್ರಹ್ಮನಲ್ಲ. ಆತನೂ ಒಬ್ಬ ಹುಲು ಮಾನವ. ದೇವೇಗೌಡರು ಶತಾಯುಷಿಗಳಾಗಿ ನಾಡಿನಲ್ಲಿ ಬದುಕುತ್ತಾರೆ ಎಂಬ ನಂಬಿಕೆ ನನ್ನದು ಎಂದ ಅವರು, ಹಲವಾರು ಒತ್ತಡಗಳಿಂದ ತುಮಕೂರಿನಲ್ಲಿ ದೇವೇಗೌಡರನ್ನು ಚುನಾವಣೆಗೆ ನಿಲ್ಲಿಸಿ ಸೋಲಿಸಿದರು. ಅವರನ್ನು ಸೋಲಿಸಲು ಕುತಂತ್ರ ನಡೆಸಿದ್ದು ಇದೇ ರಾಜಣ್ಣ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು

ಸುಪ್ರೀಂಕೋರ್ಟ್ ತರಾಟೆ

ದೆಹಲಿ, ಜು.1–ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಅಮಾನತು ಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ನೂಪುರ್ ಶರ್ಮಾ ಅವರನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನೂಪುರ್ ಶರ್ಮ ವಿವಾದಾತ್ಮಕ ಹೇಳಿಕೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ. ಉದಯ್‌ಪುರದಲ್ಲಿ ಟೈಲರ್‌ನ ಹತ್ಯೆಯಾದ ದುರದೃಷ್ಟಕರ ಘಟನೆಗೆ ಆಕೆಯ ಆಕ್ರೋಶವೇ ಕಾರಣ ಎಂದು ಸುಪ್ರೀಂಕೋರ್ಟ್ ಹೇಳಿದೆ.




ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸುಪ್ರೀಂಕೋರ್ಟ್, ಅಮಾನತು ಗೊಂಡಿರುವ ಬಿಜೆಪಿ ವಕ್ತಾರರು ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕಿರುವುದನ್ನು ಗಮನಿಸಿ ಇಡೀ ದೇಶದ ಕ್ಷಮೆಯಾಚಿಸು ವಂತೆ ಸೂಚಿಸಿದೆ. ಆಕೆ ವಕೀಲೆ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ತಪರಾಕಿ ಹಾಕಿದೆ. ಆಕೆಯ ಹೇಳಿಕೆ ಹೇಗೆ ಪ್ರಚೋದನೆ ನೀಡಿತು ಎಂಬು ದನ್ನು ನಾವು ನೋಡಿದ್ದೇವೆ. ಉದಯಪುರದಲ್ಲಿ ಟೈಲರ್ ಕೊಲೆ ಯಾದ ದುರದೃಷ್ಟಕರ ಘಟನೆಗೆ ಆಕೆ ಏಕಾಏಕಿ ಕಾರಣವಾಗಿದ್ದಾರೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ.

ಶರ್ಮಾ ಹೇಳಿಕೆಗಳು ಆಕೆಯ ಸೊಕ್ಕು ಮತ್ತು ಹಠಮಾರಿ ತನವನ್ನು ತೋರಿಸುತ್ತದೆ. ಆಕೆ ಈ ನೆಲದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಾರದು ಎಂದು ಸುಪ್ರೀಂಕೋರ್ಟ್ ಕಿಡಿಕಾರಿದೆ.

ನೂಪುರ್ ಶರ್ಮಾ ಹೈಕೋರ್ಟ್‌ಗೆ ಹೋಗಿ ಅರ್ಜಿ ಸಲ್ಲಿಸಲಿ ಎಂದು ಅವರ ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ನೂಪುರ ಶರ್ಮಾಗೆ ದೆಹಲಿ ಪೊಲೀಸರು ರೆಡ್ ಕಾರ್ಪೆಟ್ ಸ್ವಾಗತ ಕೋರಿರಬೇಕು. ಇಷ್ಟೊಂದು ಎಫ್.ಐ.ಆರ್. ದಾಖಲಾದರೂ ದೆಹಲಿ ಪೊಲೀಸ್ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಕೋರ್ಟ್ ಪ್ರಶ್ನಿಸಿದೆ. ತಮ್ಮ ವಿರುದ್ಧದ ಎಲ್ಲ ಕೇಸ್‌ಗಳನ್ನು ದೆಹಲಿಗೆ ವರ್ಗಾವಣೆ ಮಾಡಬೇಕೆಂದು ನೂಪುರ್ ಶರ್ಮಾ ಕೋರಿದ್ದರು. ಇದೀಗ ನೂಪುರ್ ಶರ್ಮಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಜಿಎಸ್‌ಟಿ ಪರಿಹಾರ ಕನಿಷ್ಠ 5ವರ್ಷ ವಿಸ್ತರಿಸದಿದ್ದರೆ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರೂ. ನಷ್ಟ

ಬೆಂಗಳೂರು, ಜು.1– ರಾಜ್ಯಗಳಿಗೆ ನೀಡುವ ಜಿಎಸ್‌ಟಿ ಪರಿಹಾರವನ್ನು ಕನಿಷ್ಠ ಐದು ವರ್ಷ ವಿಸ್ತರಿಸಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯಕ್ಕೆ ವರ್ಷಕ್ಕೆ 20 ಸಾವಿರ ಕೋಟಿ ರೂ. ನಷ್ಟ ಆಗಲಿದೆ ಎಂದು ವಿಧಾನ ಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.



ದೆಹಲಿಯಲ್ಲಿ ಮಾತನಾಡಿದ ಅವರು, ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯಗಳಿಗೆ ಶೇ.14ರಷ್ಟು ನಷ್ಟ ಪರಿಹಾರ ನೀಡುವ ವ್ಯವಸ್ಥೆ 2017ರ ಜುಲೈನಲ್ಲಿ ಆರಂಭವಾಯಿತು. ಈ ವ್ಯವಸ್ಥೆ ಗುರುವಾರ ಕೊನೆಗೊಂಡಿದೆ. ಈ ವ್ಯವಸ್ಥೆ ಮುಂದುವರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಎಸ್‌ಟಿ ಸಭೆಯಲ್ಲಿ ಒತ್ತಡ ಹೇರಿಲ್ಲ. ಇದು ರಾಜ್ಯಕ್ಕೆ ಬೊಮ್ಮಾಯಿ ಮಾಡಿರುವ ಅನ್ಯಾಯ ಎಂದು ಟೀಕಿಸಿದರು.

ಜಿಎಸ್‌ಟಿ ಜಾರಿಯ ಮೊದಲು ಶೇ 14 ಇದ್ದ ತೆರಿಗೆ ಬೆಳವಣಿಗೆ ದರ ಈಗ ಶೇ 6ಕ್ಕೆ ಇಳಿದಿದೆ. ಇದಕ್ಕೆ ಕೋವಿಡ್ ನೆಪ ಹೇಳುತ್ತಿದ್ದಾರೆ. ರಾಜ್ಯಗಳಿಗೆ ತೆರಿಗೆ ಸಂಗ್ರಹ ಕಡಿಮೆ ಆಗಿರುವುದರಿಂದ ಈ ನಷ್ಟ ತುಂಬಿ ಕೊಡಬೇಕಾದವರು ಯಾರು? ಕೇಂದ್ರ ಸರ್ಕಾರ ಅಲ್ಲವೇ ಎಂದು ಅವರು ಪ್ರಶ್ನಿಸಿದರು. ರೈತರು ಹಾಗೂ ಜನಸಾಮಾನ್ಯರು ಹೊಲ ಗದ್ದೆಗಳಲ್ಲಿ ಬಳಸುವ ಸಬ್ ಮೆರಿನ್ ಪಂಪ್‌ಗಳ ಮೇಲೆ ಶೇ 12 ಇದ್ದ ತೆರಿಗೆಯನ್ನು ಶೇ 15ಕ್ಕೆ ಏರಿಸಿದ್ದಾರೆ. ಹಣ್ಣು, ತರಕಾರಿ ಮತ್ತು ಮೊಟ್ಟೆಗಳನ್ನು ಪ್ರತ್ಯೇಕಗೊಳಿಸುವ, ಗ್ರೇಡಿಂಗ್ ಹಾಗೂ ಹಾಲು ಕರೆಯುವ ಯಂತ್ರಗಳ ಮೇಲೆ ಇದ್ದ ತೆರಿಗೆಯನ್ನು ಶೇ 12ರಿಂದ 18ಕ್ಕೆ ಏರಿಸಿದ್ದಾರೆ ಎಂದು ಆರೋಪಿಸಿದ್ದಾರೆ.



ಮೈಸೂರು ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಗಂಗಾಧರ ಗೌಡ ಹಾಗೂ ಶ್ರೀಮತಿ ಪಲ್ಲವಿ ಗಂಗಾಧರ ಗೌಡ ಅವರ 22ನೇ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಅವರ ಹಿತೈಷಿಗಳಾದ ಇಲವಾಲ ಸ್ಪೋರ್ಟ್ಸ್ ಕ್ಲಬ್ ಸ್ಥಾಪಕ ಪುರುಷೋತ್ತಮ್, ಸುಬ್ರಹ್ಮಣ್ಯ, ಚಂದ್ರಶೇಖರ್, ಮಲ್ಲಸ್ವಾಮಿ, ರಾಮಕೃಷ್ಣೇಗೌಡ, ನವೀನ್, ಶಿವು, ಮನೋಹರ್, ಜೆಡಿಎಸ್ ಮುಖಂಡರಾದ ಶಿವಣ್ಣ, ರವಿ, ಮಂಜು, ವೀರಶೈವ ಮುಖಂಡರಾದ ತಮ್ಮಣ್ಣ, ಪಾಪಣ್ಣ ಇನ್ನಿತರರು ಅಭಿನಂದಿಸಿ ಶುಭಾಶಯ ಕೋರಿದರು.

ಅಬ್ದುಲ್ ಮಜೀದ್‌ಗೆ ಪಿ.ಎಚ್.ಡಿ

ಮೈಸೂರು, ಜು.1– ಡಾ.ಸಿ.ಜಿ.ಪೂರ್ಣಿಮಾ ಪ್ರಿಯದರ್ಶಿನಿ ಅವರ ಮಾರ್ಗದರ್ಶನದಲ್ಲಿ ಜೀವ ರಸಾಯನಶಾಸ್ತ್ರ ವಿಷಯದಲ್ಲಿ ಅಬ್ದುಲ್ ಮಜೀದ್ ಮಂಡಿಸಿದ ಮಹಾ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ ಎಂದು ಮೈಸೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಪಿ.ಜ್ಞಾನ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಸರ್ಕಾರದಿಂದ ಬದುಕು, ಸ್ವ-ಉದ್ಯೋಗ, ಶಿಷ್ಯವೇತನ, ಮನೆ, ಕೃಷಿ, ಆರೋಗ್ಯಕ್ಕೆ ಅವಕಾಶ

ಸರ್ಕಾರದ ವಿವಿಧ ಯೋಜನೆ ಫಲಾನುಭವಿಗಳೊಂದಿಗೆ ರಾಜ್ಯಪಾಲರ ಸಂವಾದ



ಮಡಿಕೇರಿ ಜು.1– ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಫಲಾನುಭವಿಗಳೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಶುಕ್ರವಾರ ಸಂವಾದ ನಡೆಸಿದರು.

ನಗರದ ಹೋಟೆಲ್ ವ್ಯಾಲಿವ್ಯೂ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸ್ವಾಗತಿಸಿ, ಸರ್ಕಾರದ ಹಲವು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಫಲಾನುಭವಿ ಮಲ್ಲಮ್ಮ ಅವರು ಹೂ ವ್ಯಾಪಾರ ಮಾಡುತ್ತಿದ್ದು, ನಗರಸಭೆ ವತಿಯಿಂದ 2.70 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಟ್ಟಿರುವುದರಿಂದ ಬದುಕು ಕಟ್ಟಿಕೊಳ್ಳಲು ತುಂಬಾ ಅನುಕೂಲವಾಗಿದೆ ಎಂದು ಹೇಳಿದರು.

ಹ್ಯಾರಿಸ್ ಅವರು ಮಾತನಾಡಿ, ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯಡಿ ನಗರಸಭೆ ವತಿಯಿಂದ 10 ಸಾವಿರ ರೂ. ಸಹಾಯಧನ ಕಲ್ಪಿಸಿದ್ದರು, ಇದನ್ನು ಪಾವತಿಸಿದ ನಂತರ 20 ಸಾವಿರ ರೂ. ಸಹಾಯಧನ ಕಲ್ಪಿಸಿದರು. 20 ಸಾವಿರ ಪಾವತಿಸಿದ ನಂತರ 50 ಸಾವಿರ ರೂ. ಮಂಜೂರಾಗಿದೆ. ಫಾಸ್ಟ್ ಫುಡ್ ಸ್ವ ಉದ್ಯೋಗ ಮಾಡುತ್ತಿದ್ದೇನೆ ಎಂದು ತಿಳಿಸಿದರು.

ಪಿ.ಕೆ.ರಂಗಪ್ಪ ಅವರು ಮಾತನಾಡಿ, ನಗರ ಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ನಾನು ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗಲಿಲ್ಲ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂಬ ಉದ್ದೇಶದಿಂದ ಉನ್ನತ ಶಿಕ್ಷಣ ಕೊಡಿಸಿದೆ. ಮಗಳು ಕೇಂದ್ರ ನಾಗರಿಕ ಸೇವೆ ತರಬೇತಿ ಪಡೆಯುತ್ತಿದ್ದಾಳೆ. ಇದಕ್ಕಾಗಿ ನಗರಸಭೆಯಿಂದ 1.5 ಲಕ್ಷ ರೂ. ಪ್ರೋತ್ಸಾಹಧನ ಕೊಟ್ಟಿದ್ದಾರೆ. ಮಗಳು ಮತ್ತು ಮಗ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಮತ್ತೊರ್ವ ಫಲಾನುಭವಿ ನುಜಾಂಡ ಮಾತನಾಡಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಗುರುತಿನ ಚೀಟಿ ದೊರೆತಿದೆ. ಪಾರ್ಶ್ವವಾಯು, ಮಧುಮೇಹ, ರಕ್ತದೊತ್ತಡ ಮತ್ತಿತರ ಕಾಯಿಲೆಗಳಿದ್ದು, ಗುರುತಿನ ಚೀಟಿ ನೀಡಿರುವುದರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ತಪಾಸಣೆ ಮಾಡಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಫಲಾನುಭವಿ ಯಶೋಧ ಅವರು ಮಾತನಾಡಿ, 2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡೆ, ಆ ಸಂದರ್ಭದಲ್ಲಿ ಪರಿಹಾರ ಕೇಂದ್ರದಲ್ಲಿ ಇದ್ದೆ. ಸರ್ಕಾರ ವಾಸಕ್ಕೆ ಕರ್ಣಂಗೇರಿಯಲ್ಲಿ ಮನೆ ಕಲ್ಪಿಸಿದ್ದು, ಬದುಕು ದೂಡಲು ಸಹಕಾರಿಯಾಗಿದೆ ಎಂದು ಸ್ಮರಿಸಿದರು.

ಚೆರಿಷ ಅವರು ಮಾತನಾಡಿ,ಎಂಬಿಬಿಎಸ್ ಮೂರನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ಹಿಂದುಳಿದ ವರ್ಗಗಳ ಇಲಾಖೆಯಿಂದ ಶಿಷ್ಯವೇತನ ದೊರೆಯುತ್ತಿರುವುದರಿಂದ ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಿದೆ ಎಂದು ಹೇಳಿದರು.

ಎಚ್.ಎಸ್.ಯೋಷಾ ಮಾತನಾಡಿ,ಹೊಲಿಗೆ ಕೆಲಸ ಮಾಡುತ್ತಿದ್ದು, ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ಕೊಟ್ಟಿರುವುದರಿಂದ ಶಿಷ್ಯವೇತನ ದೊರೆತಿದೆ ಎಂದರು. ಧರಣಿ ಅವರು ಮಾತನಾಡಿ,ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹಧನ ದೊರೆತಿದೆ ಎಂದರು.

ಶರತ್ ಕುಮಾರ್ ಅವರು ಮಾತನಾಡಿ, ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ಭತ್ತ ಬೆಳೆ ಹಾಗೂ ಇತರೆ ಕೃಷಿಗಾಗಿ 9 ಕಂತಿನಲ್ಲಿ 18 ಸಾವಿರ ರೂ. ಪಾವತಿ ಆಗಿರುವುದರಿಂದ ಕೃಷಿ ಚಟುವಟಿಕೆ ಕೈಗೊಳ್ಳಲು ಸಹಕಾರಿಯಾಗಿದೆ ಎಂದು ಹೇಳಿದರು.

ಸಂಪಾಜೆಯಲ್ಲಿ ಸಂಜೀವಿನಿ ಒಕ್ಕೂಟದಿಂದ ಬಿಪಿಎಲ್ ಕುಟುಂಬದ ಸದಸ್ಯರಿಗೆ 10 ಸಾವಿರ ರೂ. ಸಹಾಯಧನ ಕಲ್ಪಿಸಲಾಗುತ್ತದೆ. ಸ್ವ ಸಹಾಯ ಗುಂಪಿನಲ್ಲಿ 58 ಮಂದಿ ಸದಸ್ಯರಿದ್ದು, ಸರ್ಕಾರದಿಂದ ಒಂದಲ್ಲ ಒಂದು ಸೌಲಭ್ಯಗಳು ದೊರೆಯುತ್ತಿವೆ ಎಂದು ಮೀನಾ ಕುಮಾರಿ ತಿಳಿಸಿದರು.

ನವೀನ್ ಅವರು ಮಾತನಾಡಿ ಪ್ರವಾಸೋದ್ಯಮ ಇಲಾಖೆಯಿಂದ 3 ಲಕ್ಷ ರೂ. ಸಹಾಯಧನದಡಿ ಟ್ಯಾಕ್ಸಿ ದೊರೆತಿದ್ದು, ಇದರಿಂದ ಜೀವನ ಸಾಗಿಸಲು ಸಹಕಾರಿ ಆಗಿದೆ ಎಂದರು.

ಮೋಹನ್ ಕುಮಾರ್ ಅವರು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಲವು ಸೌಲಭ್ಯಗಳು ದೊರೆಯುತ್ತಿವೆ ಎಂದರು. ರಶ್ಮಿ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ವ ಉದ್ಯೋಗ ಕೈಗೊಳ್ಳಲು 69 ಸಾವಿರ ರೂ ಸಹಾಯಧನ ದೊರೆತಿದೆ ಎಂದು ಸಂತಸಪಟ್ಟರು. ಉದ್ಯೋಗಿನಿ ಯೋಜನೆಯಡಿ ಸ್ವ ಉದ್ಯೋಗ ಕೈಗೊಳ್ಳಲು ಸಹಾಯಧನ ದೊರೆತಿದೆ ಎಂದರು.

ಸಂವಾದ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಕಾರ್ಯಕ್ರಮಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಉತ್ತಮ ಜೀವನ ಕಟ್ಟಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ವಸತಿ, ಪ್ರಧಾನಮಂತ್ರಿ ಸ್ವನಿಧಿ ಯೋಜನೆ, ಸ್ವಚ್ಛ ಭಾರತ ಅಭಿಯಾನ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ, ಪಿಂಚಣಿ, ಪುನರ್ವಸತಿ ಯೋಜನೆ, ಶಿಷ್ಯವೇತನ, ಮುದ್ರಾ ಯೋಜನೆ, ಮುಖ್ಯಮಂತ್ರಿ ಅವರ ಅಮೃತ ಯೋಜನೆ, ಉನ್ನತ ಶಿಕ್ಷಣದಡಿ ಹೆಚ್ಚು ಅಂಕ ಪಡೆದವರಿಗೆ ಪ್ರೋತ್ಸಾಹಧನ, ಉದ್ಯೋಗಿನಿ ಹೀಗೆ ಸರ್ಕಾರದ ವಿವಿಧ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ, ಸಂವಾದ ನಡೆಸಿಕೊಟ್ಟರು.

ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ ಅವರು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಬಲವರ್ಧನ ಕಾರ್ಯಕ್ರಮ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಎಸ್ಪಿ ಎಂ.ಎ. ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಕನ್ಹಯ್ಯ ಹಂತಕರ ಗಲ್ಲಿಗೇರಿಸಲು ಆಗ್ರಹ

ವಿರಾಜಪೇಟೆ,ಜು.1–ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ಹಯ್ಯಲಾಲ್ ಹತ್ಯಾ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಆರೋಪಿಗಳನ್ನು ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಿ ಶೀಘ್ರವಾಗಿ ಗಲ್ಲಿಗೇರಿಸಬೇಕು ಎಂದು ಜೆಡಿಎಸ್ ಪಕ್ಷದ ವಿರಾಜಪೇಟೆ ತಾಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಆಗ್ರಹಿಸಿದ್ದಾರೆ.

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ರಾಜ್ಯಪಾಲರ ಭೇಟಿ, ಮೆಚ್ಚುಗೆ



ಮಡಿಕೇರಿ.ಜು.1– ದೇಶದ ಪ್ರತಿಯೊಬ್ಬರು ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮನವಿ ಮಾಡಿದ್ದಾರೆ.

ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಂಪತಿ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದರು. ಜನರಲ್ ತಿಮ್ಮಯ್ಯ ಅವರ ಬಾಲ್ಯ, ಸೈನಿಕ ಜೀವನ, ದೇಶ ಸೇವೆ ಮತ್ತಿತರ ವಿಚಾರಗಳನ್ನು ಒಳಗೊಂಡಿರುವ ಮ್ಯೂಸಿಯಂ ಅನ್ನು ವೀಕ್ಷಿಸಿದ ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.

ದೇಶದ ಮಹಾನ್ ಸೇನಾಧಿಕಾರಿಯ ಜೀವನ ಬಿಂಬಿಸುವ ಸ್ಮಾರಕ ಭವನ ಭೇಟಿಯಿಂದ ದೇಶಪ್ರೇಮ ವೃದ್ಧಿಗೆ ಸಹಕಾರಿಯಾಗಿದೆ. ಈ ಸ್ಮಾರಕ ಭವನ ದೇಶದ ಏಕತೆಯ ಸಂದೇಶ ಸಾರುತ್ತಿದೆ. ಮಾತ್ರವಲ್ಲದೇ ಯುವ ಪೀಳಿಗೆಗೆ ಪ್ರೇರಣಾದಾಯಕವಾಗಿದೆ ಎಂದು ಹೇಳಿದರಲ್ಲದೇ, ಜನರಲ್ ತಿಮ್ಮಯ್ಯ ಅವರಿಗೆ ನಮನ ಸಲ್ಲಿಸುವ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಈ ಸಂದರ್ಭ ಅವರ ಪತ್ನಿ ಅನಿತಾ ಗೆಹ್ಲೋಟ್ ಕೂಡ ಹಾಜರಿದ್ದರು.

ಬಳಿಕ ಅಮರ್ ಜವಾನ್ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ಭಾವಪೂರ್ಣ ನಮನ ಸಲ್ಲಿಸಿದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭವರ್ ಸಿಂಗ್ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೆ.ಟಿ.ದರ್ಶನ್ ಈ ಸಂದರ್ಭ ಹಾಜರಿದ್ದರು.

ರಾಜ್ಯಪಾಲರನ್ನು ಅಭಿನಂದಿಸಿದ ಶಾಸಕರು

ಮಡಿಕೇರಿ, ಜು.1– ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚುರಂಜನ್ ನಗರದ ಹೋಟೆಲ್ ವ್ಯಾಲಿ ವ್ಯೂನಲ್ಲಿ ಶುಕ್ರವಾರ ಭೇಟಿ ಮಾಡಿ ಅಭಿನಂದಿಸಿದರು. ಕೊಡಗು ಜಿಲ್ಲೆಗೆ ಪ್ರವಾಸ ಹಮ್ಮಿಕೊಂಡಿರುವ ಹಿನ್ನೆಲೆ ಗೌರವಾರ್ಥ ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಕೆ.ಜಿ.ಬೋಪಯ್ಯ ಅವರು ಶಾಲು ಹೊದಿಸಿ ಅಭಿನಂದಿಸಿದರು. ಹಾಗೆಯೇ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಕೊಡಗಿನ ಜೇನು, ಕಾಫಿ ಪುಡಿ, ಕರಿಮೆಣಸು, ಏಲಕ್ಕಿ ನೀಡಿ, ಅಭಿನಂದಿಸಿದರು.

ಕೇಂದ್ರ ಸಚಿವಾಲಯದ ಅಧಿಕಾರಿಗಳ ತಂಡ ಭೇಟಿ

ಜಲಶಕ್ತಿ ಅಭಿಯಾನದ ಕಾಮಗಾರಿ ಪರಿಶೀಲನೆ



ಮಂಡ್ಯ,ಜು.1(ಮೋಹನ್‌ರಾಜ್)– ಕೇಂದ್ರ ಆರ್ಥಿಕ ಸಚಿವಾಲಯದಿಂದ ಆಗಮಿಸಿದ್ದ ತಂಡವು ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಲಶಕ್ತಿ ಅಭಿಯಾನದಡಿ ನಿರ್ಮಾಣಗೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ತಾಲೂಕಿನ ತೂಬಿನಕೆರೆ, ಗೋಪಾಲಪುರ, ಬೇಬಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿದ ತಂಡವು ಜಲಶಕ್ತಿ ಅಭಿಯಾನದಡಿ ಮಳೆ ನೀರು ಕೊಯ್ಲು ಕಾಮಗಾರಿ, ಅಮೃತ ಸರೋವರ ಅಭಿಯಾನಕ್ಕೆ ಆಯ್ಕೆಯಾಗಿರುವ ಕೆರೆ, ಕಟ್ಟೆ ಕಾಮಗಾರಿ, ನರೇಗಾ ಯೋಜನೆಯ ಒಗ್ಗೂಡಿಸುವಿಕೆಯಡಿ ಕೃಷಿ ಇಲಾಖೆ ವತಿಯಿಂದ ನಿರ್ಮಾಣಗೊಂಡಿರುವ ಕಾರೆಕಟ್ಟೆ ಚೆಕ್ ಡ್ಯಾಂ ಹಾಗೂ ಬಿದರಕಟ್ಟೆ ಕೆರೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವರದಿಯನ್ನು ಪಡೆದುಕೊಂಡರು. ಇದೇ ವೇಳೆ ಬಿದರಕಟ್ಟೆಯ ಕೆರೆ ಏರಿ ಬಳಿ ಕೇಂದ್ರ ತಂಡದ ಅಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಶ್ರಮದಾನ ನಡೆಸಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ)ಗಳಾದ ಸುಬ್ರಮಣ್ಯ ಶರ್ಮ, ದೇಶಕ್ಕೆ ಸ್ವಾತ್ರಂತ್ರ್ಯ ಬಂದು ವರ್ಷಗಳಾಗಿದ್ದು, ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಜಲಶಕ್ತಿ ಅಭಿಯಾನದ ಮೂಲಕ ಪ್ರತಿ ಜಿಲ್ಲೆಯಲ್ಲಿ ಕೆರೆ ನಿರ್ಮಾಣ ಮಾಡಲು ಪ್ರಧಾನ ಮಂತ್ರಿಗಳ ಆದೇಶ ಮೇರೆಗೆ ಯೋಜನೆ ರೂಪಿಸಲಾಗಿದೆ. ಅದರಂತೆ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 21 ಅಮೃತ ಸರೋವರ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಆಗಸ್ಟ್ 15ರೊಳಗೆ ಪೂರ್ಣಗೊಳಿಸಿ ಧ್ವಜಾರೋಹಣ ನಡೆಸಲು ಕ್ರಮವಹಿಸಲಾಗುತ್ತಿದ್ದು, ಉಳಿದ 54 ಕಾಮಗಾರಿಗಳನ್ನು ಎರಡನೇ ಹಂತದಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕೇಂದ್ರ ಸಚಿವಾಲಯದ ಆರ್ಥಿಕ ಇಲಾಖೆ ಉಪಕಾರ್ಯದರ್ಶಿ ಸೂರ್ಜಿತ್ ಕಾರ್ತಿಕೇಯನ್, ಸಿಡಬ್ಲ್ಯೂಪಿಸಿಆರ್ ವಿಜ್ಞಾನಿ ನಿಶ್ಚಯ್ ಮಲ್ಹೋತ್ರ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಹೆಚ್.ಆರ್ ಶ್ರೀನಿವಾಸ್, ಕೃಷಿ ಇಲಾಖೆಯ ಉಪನಿರ್ದೇಶಕಿ ಮಾಲತಿ, ಸಹಾಯಕ ನಿರ್ದೇಶಕಿ ಸೌಮ್ಯ, ಸಹಾಯಕ ಕೃಷಿ ಅಧಿಕಾರಿ ಕೃಷ್ಣಯ್ಯ, ಎಡಿಪಿಸಿ ಮುನಿರಾಜು, ನರೇಗಾ ಯೋಜನೆಯ ವಿಷಯ ನಿರ್ವಾಹಕ ಕೆಂಪೇಗೌಡ, ತಾಂತ್ರಿಕ ಸಂಯೋಜಕ ರವಿಕುಮಾರ್ ಎಂ.ಎಲ್, ಐಇಸಿ ಸಂಯೋಜಕರಾದ ಆಶಾ.ಡಿ, ತಾಂತ್ರಿಕ ಸಹಾಯಕರಾದ ಶಾಂತಮೂರ್ತಿ, ಮನು, ಸುರೇಶ್, ನವೀನ್ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

ದೇವೇಗೌಡರ ಬಗ್ಗೆ ರಾಜಣ್ಣ ಹೇಳಿಕೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಖಂಡನೆ

ಶ್ರೀರಂಗಪಟ್ಟಣ,ಜು.1(ವಿನಯ್ ಕಾರೇಕುರ)– ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಖಂಡಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ತುಮಕೂರು ಮಾಜಿ ಶಾಸಕ ರಾಜಣ್ಣ ಅವರು ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಿ, ಮಾಜಿ ಪ್ರಧಾನಿಗಳಿಗೆ ಅಗೌರವ ತೋರಿದ್ದಾರೆ. ಇಂತಹ ಹಿರಿಯ ರಾಜಕಾರಣಿ ಬಗ್ಗೆ ಮಾಜಿ ಶಾಸಕರೊಬ್ಬರು ಲಘುವಾಗಿ ಮಾತನಾಡಿ ತಮ್ಮ ಸಣ್ಣತನ ಪ್ರದರ್ಶಿಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಒಕ್ಕಲಿಗ ಸಮುದಾಯದ ಅಗ್ರ ನಾಯಕನನ್ನು ಅದೇ ಸಮುದಾಯದ ನಾಯಕ ಟೀಕಿಸಿರುವುದು ಸಣ್ಣತನದ ಪರಮಾವಧಿಯಾಗಿದ್ದು, ಸಾವು ಎಲ್ಲರಿಗೂ ಬರುತ್ತದೆ. ಆದರೆ, ಇಂತಹ ಸಂಕುಚಿತ ಹೇಳಿಕೆ ಸರಿಯಲ್ಲ ಎಂದಿದ್ದಾರೆ.

ಕಪ್ಪು ಚುಕ್ಕಿ ಇಲ್ಲದ ಮೌಲ್ಯಾಧಾರಿತ ರಾಜಕಾರಣಿ ಕೃಷ್ಣ

ಹುಟ್ಟುಹಬ್ಬ ಸಮಾರಂಭದಲ್ಲಿ ಸಚಿವ ಕೆ.ಸಿ.ನಾರಾಯಣಗೌಡ ಬಣ್ಣನೆ



ಕೆ.ಆರ್.ಪೇಟೆ, ಜು.1(ಶ್ರೀನಿವಾಸ್)– ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಕಪ್ಪು ಚುಕ್ಕೆ ಇಲ್ಲದಂತೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರು ಮೌಲ್ಯಾಧಾರಿತ ರಾಜಕಾರಣ ಮಾಡಿದ್ದಾರೆ ಎಂದು ಸಚಿವ ಕೆ.ಸಿ. ನಾರಾಯಣಗೌಡ ಬಣ್ಣಿಸಿದರು.

ಪಟ್ಟಣದ ಸುಲೋಚನಮ್ಮ ರಾಮದಾಸ್ ಸಭಾಂಗಣದಲ್ಲಿ ಮಂಡ್ಯದ ಗಾಂಧಿ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಅವರ 83ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕಾಯಕ ಜೀವಿಗಳಿಗೆ ಸನ್ಮಾನ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ, ಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಪತ್ನಿ ಪ್ರೊ.ಇಂದ್ರಮ್ಮ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಾಮಾನ್ಯ ರೈತನ ಮಗನಾಗಿ ಜನಿಸಿದ ಕೃಷ್ಣ ಅವರು, ತಾಲೂಕು ಬೋರ್ಡ್ ಸದಸ್ಯರಾಗಿ, ಶಾಸಕರಾಗಿ, ಸಚಿವರಾಗಿ, ಸಂಸದರಾಗಿ, ಸ್ಪೀಕರ್ ಆಗಿ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ ಆ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿ ಚಿರಸ್ಥಾಯಿಯಾಗಿದ್ದಾರೆ. ಕೃಷ್ಣ ಅವರ ನೆನಪಿಗಾಗಿ ಕೆ.ಆರ್. ಪೇಟೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಕೃಷ್ಣ ಅವರ ಪುತ್ಥಳಿ ನಿರ್ಮಿಸಿ, ಅವರ ಆದರ್ಶ ಬಗ್ಗೆ ಯುವಜನರು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುವುದು. ಅಲ್ಲದೇ ಕೃಷ್ಣ ಪ್ರತಿಷ್ಠಾನ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ಕೆ.ಆರ್.ಪೇಟೆಯಲ್ಲಿ ಗಾಂಧಿ ಭವನ ನಿರ್ಮಿಸಲು ಪುರಸಭೆಯಿಂದ 100X100 ಅಳತೆಯ ಸುಸಜ್ಜಿತ ನಿವೇಶನ ದೊರಕಿಸಿಕೊಟ್ಟು ಸಹಾಯ ಮಾಡುವುದಾಗಿ ಘೋಷಿಸಿದರು.

ಅಂಚಿ ಸಣ್ಣಸ್ವಾಮೀಗೌಡ ಮಾತನಾಡಿ, ತಾಲೂಕಿನಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಕೃಷ್ಣ ಅವರು ತಮ್ಮ ಹೆಜ್ಜೆ ಗುರುತು ಮೂಡಿಸಿದ್ದಾರೆ. ಪ್ರಮುಖವಾಗಿ 2 ಡಿಗ್ರಿ ಕಾಲೇಜುಗಳು, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ಬಸ್ ಡಿಪೋ, ಐಟಿಐ ಕಾಲೇಜು, ಮಿನಿ ವಿಧಾನಸೌಧ, ಅಗ್ನಿಶಾಮಕ ಠಾಣೆ, ಸ್ನಾತಕೋತ್ತರ ಪದವಿ ತರಗತಿಗಳ ಆರಂಭ, ಮಾಕವಳ್ಳಿ ಸಕ್ಕರೆ ಕಾರ್ಖಾನೆ ಆರಂಭ ಸೇರಿದಂತೆ ಹತ್ತಾರು ಅಭಿವೃದ್ಧಿ ಕೆಲಸಗಳನ್ನು ತಮ್ಮ ಅಧಿಕಾರವಧಿಯಲ್ಲಿ ಮಾಡಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಎಂ.ವಿ.ರೂಪಾ, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ಬಿ.ನಂಜಪ್ಪ, ಸುರೇಶ್, ಬಿ.ನಾಗೇಂದ್ರ ಕುಮಾರ್, ಅಂಬರೀಶ್, ಎಂ.ಬಿ.ಹರೀಶ್, ಬಸ್ ಸಂತೋಷ್ ಕುಮಾರ್, ಬಿ.ಎಂ.ಕಿರಣ್, ವಿ.ಡಿ.ಹರೀಶ್, ಮನ್‌ಮುಲ್ ನಿರ್ದೇಶಕರಾದ ಹೆಚ್.ಟಿ.ಮಂಜು, ಡಾಲುರವಿ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೆಚ್.ಕೆ.ಅಶೋಕ್, ಎಸ್.ಎಲ್. ರಮೇಶ್, ಸಿದ್ದೇಶ್, ಶಿಫ್‌, ಎ.ಎಂ.ಸಂಜೀವಪ್ಪ, ಕೆ.ಆರ್.ನೀಲಕಂಠ, ಬಿ.ಜವರಾಯಿಗೌಡ, ಕೆ.ಮಂಜುಳಾ ಚನ್ನಕೇಶವ, ಕೃಷ್ಣ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ವಾಸು, ಖಜಾಂಚಿ ರಮೇಶ್, ಎಂ.ಬಿ.ತಿಮ್ಮೇಗೌಡ, ಎ.ಆರ್.ರಘು, ನಾಗರಾಜು, ಜವರಾಯಿಗೌಡ, ಕೆ.ಟಿ.ಚಂದ್ರೇಗೌಡ, ಗಂಗಾಧರ್, ಮಹದೇವೇಗೌಡ, ಸಿ.ಆರ್.ಪಿ.ಕುಮಾರ್, ಅಶೋಕ್, ಎನ್.ಜಿ.ಸಾಗರ್, ಸಂತೋಷ್ ಸೇರಿದಂತೆ ನೂರಾರು ಕೃಷ್ಣ ಅವರ ಅಭಿಮಾನಿಗಳು ಭಾಗವಹಿಸಿದ್ದರು.

ವಿದ್ಯುತ್ ತಂತಿ ತುಳಿದು ಯುವಕ ಸಾವು



ಕೆ.ಆರ್.ಪೇಟೆ ಜು.1(ಶ್ರೀನಿವಾಸ್)–ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಗಾಡಿಗನಹಳ್ಳಿಯಲ್ಲಿ ಸಂಭವಿಸಿದೆ.

ತಾಲೂಕಿನ ಬೂಕನಕೆರೆ ಹೋಬಳಿಯ ಚಿಕ್ಕಗಾಡಿಗನಹಳ್ಳಿ ಗ್ರಾಮದ ಪ್ರಗತಿಪರ ರೈತರಾದ ರಾಜು ಅವರ ಪುತ್ರ ಮಧು (18) ಮೃತಪಟ್ಟ ದುರ್ದೈವಿ. ಸಂಜೆ ಸುಮಾರು 6 ಗಂಟೆ ಸಮಯದಲ್ಲಿ ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದರಿಂದ ವಿದ್ಯುತ್ ಪ್ರವಹಿಸಿ ಆತ ಸ್ಥಳದಲ್ಲೇ ಸಾವನ್ನಪ್ಪಿದ ಎಂದು ಹೇಳಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ದಲಿತ ಮುಖಂಡ ಬಸ್ತಿ ರಂಗಪ್ಪ ಮಾತನಾಡಿ, ಸೆಸ್ಕ್ ಅಧಿಕಾರಿಗಳು ಪರಿಶೀಲನೆ ನಡೆಸಿ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಕೆ.ಆರ್.ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಆಷಾಢ ಶುಕ್ರವಾರದ ವಿಶೇಷ ಪೂಜೆ



ಭಾರತೀನಗರ.ಜು.1–(ಅ.ಸತೀಶ್)– ಮೊದಲನೆಯ ಆಷಾಢ ಶುಕ್ರವಾರದ ವಿಶೇಷ ಪೂಜೆ ಇಲ್ಲಿನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ನಡೆಯಿತು.

ಚಾಮುಂಡೇಶ್ವರಿ ವಿಗ್ರಹವನ್ನು ಹೂ ಮತ್ತು ಆಭರಣಗಳಿಂದ ಅಲಂಕರಿಸಲಾಗಿತ್ತು. ದೇವಾಲಯದಲ್ಲಿ ಮಹಿಳೆಯರು ಶ್ರೀಚಾಮುಂಡೇಶ್ವರಿ ದೇವಿಯ ಭಕ್ತಿಗೀತೆಗಳನ್ನು ಹಾಡಿದರು. ದೇವಾಲಯದ ಪ್ರಧಾನ ಅರ್ಚಕ ಕಾರ್ತಿಕ್ ನೇತೃತ್ವದಲ್ಲಿ ವಿಶೇಷಪೂಜೆ ನಡೆಯಿತು. ಭಕ್ತರು ಸರದಿಯಲ್ಲಿ ಆಗಮಿಸಿ ದೇವಿ ದರ್ಶನ ಪಡೆದರು. ಮಹಾ ಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಮಹಿಳೆಯರು ನಿಂಬೆಹಣ್ಣು, ಬೆಲ್ಲದ ಆರತಿ ಮೂಲಕ ಪೂಜೆ ಸಲ್ಲಿಸಿದರು. ಸುತ್ತ–ಮುತ್ತಲ ಗ್ರಾಮದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರ ಮುಷ್ಕರ



ಚಾ.ನಗರದಲ್ಲಿ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರು ಸೇರಿದಂತೆ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.

ಚಾಮರಾಜನಗರ, ಜು.1(ಎಸ್‌ಎಸ್)– ಸೇವೆ ಖಾಯಂ, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿನ ಹೊರಗುತ್ತಿಗೆ ನೌಕರರು ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಚಾಮರಾಜನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ಬೆಂಬಲ ವ್ಯಕ್ತವಾಯಿತು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟುಕೊಂಡು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ಮುಷ್ಕರ ಆರಂಭಿಸಿದ ಪೌರಕಾರ್ಮಿಕರು, ಕಸ ಸಾಗಣೆ ವಾಹನ ಚಾಲಕರು, ವಾಟರ್‌ಮೆನ್‌ಗಳು, ಕಂಪ್ಯೂಟರ್ ಆಪರೇಟರ್‌ಗಳು, ಲೋಡರ್ಸ್, ಕ್ಲೀನರ್‌ಗಳು ಬಿತ್ತಿಪತ್ರಗಳನ್ನು ಪ್ರದರ್ಶಿಸಿದರಲ್ಲದೆ, ಘೋಷಣೆ ಕೂಗಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಗುತ್ತಿಗೆ ನೌಕರರನ್ನು ನೇರ ನೇಮಕಾತಿ ಮಾಡಿಕೊಳ್ಳುವುದು, ಪೌರ ಕಾರ್ಮಿಕರು ಹೊರಗುತ್ತಿಗೆ ನೌಕರರಿಗೆ ಉಚಿತವಾಗಿ ಮನೆಗಳನ್ನು ನಿರ್ಮಿಸಿಕೊಡುವುದು, ಕಸ ಸಾಗಿಸುವ ವಾಹನ ಚಾಲಕರು, ವಾಟರ್‌ಮೆನ್, ಲೋಡರ್, ಕ್ಲೀನರ್‌ಗಳಿಗೆ 3 ತಿಂಗಳಿಗೊಮ್ಮೆ ಉಚಿತ ಆರೋಗ್ಯ ತಪಾಸಣೆ ಹಾಗೂ ಇವರ ಮಕ್ಕಳಿಗೆ ಖಾಸಗಿ ಶಾಲೆಯಲ್ಲಿ ಶೇ.2ರಷ್ಟು ಮೀಸಲಾತಿ ನೀಡುವುದೂ ಸೇರಿದಂತೆ ವಿವಿಧ' ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ರಾಜ್ಯ ನಗರ ಪಾಲಿಕೆ, ನಗರಸಭೆ, ಪುರಸಭೆ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾ ಅಧ್ಯಕ್ಷ ಶಂಕರ ಅಂಕನಶೆಟ್ಟಿಪುರ, ನಗರಸಭಾ ಸದಸ್ಯ ಮಹೇಶ್, ಮುಖಂಡರಾದ ಸುಬ್ರಹ್ಮಣ್ಯ, ಸುರೇಶ್, ವಾಜಪೇಯಿ, ಗೋಪಾಲ್, ಮಂಗಳ, ಮಹದೇವಸ್ವಾಮಿ, ರಾಜಮ್ಮ ಇತರರು ಮುಷ್ಕರದಲ್ಲಿದ್ದರು.

ಯಳಂದೂರು ವರದಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿನ ಹೊರಗುತ್ತಿಗೆ ನೌಕರರು ರಾಜ್ಯಾದ್ಯಂತ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಪಟ್ಟಣ ಪಂಚಾಯಿತಿ ಮುಂಭಾದ ಜಮಾಯಿಸಿದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು, ಕಸ ಸಾಗಿಸುವ ವಾಹನಗಳ ಚಾಲಕರು, ವಾಟರ್‌ಮೆನ್‌ಗಳು, ಕಂಪ್ಯೂಟರ್ ಆಪರೇಟರ್‌ಗಳು ಪ್ರತಿಭಟಿಸಿದರು. ನಂತರ ಬೇಡಿಕೆ ಈಡೇರಿಸುವಂತೆ ಪಪಂ ಮುಖ್ಯಾಧಿಕಾರಿ ಮಲ್ಲೇಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಯಲಕ್ಷ್ಮಿ, ಜಗದೀಶ್, ಮಾದೇಶ್, ಬಸವರಾಜು, ಸಂತೋಷ್‌ಕುಮಾರ್, ಎಂ.ರಘುಪತಿ, ಚಂದ್ರಶೇಖರ್, ಚಂದ್ರಶೇಖರಮೂರ್ತಿ, ಮಹಾದೇವ್, ರಘು, ಎಂ.ರಾಜು ಸೇರಿದಂತೆ ಹಲವರಿದ್ದರು.

ಪಾಪು–65 ದಲಿತ ಚಳವಳಿಯ ಪಯಣ ಕಾರ್ಯಕ್ರಮ

ಸಮಾಜ ಅರಿತವರಿಗೆ ರಾಜಕೀಯ ಅವಕಾಶ ದೊರಕಲಿ

ದಲಿತ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷ ಚಿ.ನಾ.ರಾಮು



ಚಾಮರಾಜನಗರ, ಜು.1(ಎಸ್‌ಎಸ್)– ದಲಿತ ಸಮುದಾಯದ ಜನರು ಹಾಗೂ ಸಮಾಜವನ್ನು ಅರಿತು ಹೋರಾಟದ ಬದುಕು ಸಾಗಿಸಿದವರಿಗೆ ರಾಜಕೀಯ ಅವಕಾಶ ದೊರಕಲಿ ಎಂದು ದಲಿತ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ಚಿ.ನಾ.ರಾಮು ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಡಳಿತ ಭವನದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳಿಂದ ನಡೆದ 'ಪಾಪು–65 ದಲಿತ ಚಳವಳಿಯ ಪಯಣ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಹೋರಾಟಗಾರ ವೆಂಕಟರಮಣಸ್ವಾಮಿ (ಪಾಪು) ಅವರು 65 ವರ್ಷಗಳ ಕಾಲ ದಲಿತ ಚಳವಳಿಗೆ ನಿರಂತರವಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹವರಿಗೆ ಅಧಿಕಾರ ದೊರಕಬೇಕೇ ಹೊರತು, ತನ್ನ ಸಮಾಜದ ಕುರಿತು ಅರಿವೇ ಇಲ್ಲದವರಿಗೆ ಅಧಿಕಾರ ದೊರಕಿದರೆ ಪ್ರಯೋಜನವಿಲ್ಲ ಎಂದು ತಿಳಿಸಿದರು.

ದಲಿತ ಸಮುದಾಯದಲ್ಲಿ 10–12 ಸಲ ಶಾಸಕರು ಹಾಗೂ ಸಂಸದರಾದವರು ಇದ್ದಾರೆ. ಅಂತವರು ದಲಿತ ಸಮುದಾಯಕ್ಕೆ ನೀಡಿದ ಕೊಡುಗೆ ಏನು ಎಂದು ಚರ್ಚೆಯಾಗಬೇಕು. ಅಂಬೇಡ್ಕರ್ ಅವರ ಮೀಸಲಾತಿ ಎಲ್ಲರಿಗೂ ಸಮಾನವಾಗಿ ಹಂಚಿಕೆಯಾಗಬೇಕು. ಈ ದಲಿತ ಸಮುದಾಯದ ಬದಲಾವಣೆಗೆ ನಾವೆಲ್ಲರೂ ಇಂದಿಗೂ ಹೋರಾಟವನ್ನೇ ಅವಲಂಬಿಸಿರುವುದು ದುರದೃಷ್ಟಕರ ಸಂಗತಿ ಎಂದು ವಿಷಾದಿಸಿದರು.

ಕೆಲವರು ಚಿ.ನಾ.ರಾಮು ಎಂದರೆ ಮೀಸಲಾತಿ ವಿರೋಧಿ ಎಂಬ ಮಾತುಗಳನ್ನಾಡುತ್ತಾರೆ. ನಾನು ಮೀಸಲಾತಿ ವಿರೋಧಿಯಲ್ಲ. ದಲಿತ ಸಮುದಾಯದಲ್ಲಿ ಇರುವ ಬಲಿತರ ವಿರೋಧಿಯಾಗಿದ್ದೇನೆ. ದಲಿತ ಸಂಘಟನೆಗಳ ಹೆಸರನ್ನು ಹೇಳಿ ಸಮುದಾಯವನ್ನೇ ವಂಚಿಸುವ ಜನ ಸಂಖ್ಯೆ ಇಂದು ಹೆಚ್ಚಾಗಿದೆ. ಅವರೆಲ್ಲರೂ ಈ ಭಾರತವನ್ನು ಒಂದುಗೂಡಿಸಿದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸದಾಶಯ ಮತ್ತು ಸ್ವಾಭಿಮಾನ ಮೈಗೂಡಿಸಿಕೊಳ್ಳಬೇಕು ಎಂದು ಚಿ.ನಾ.ರಾಮು ಸಲಹೆ ನೀಡಿದರು.

ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ವೆಂಕಟರಮಣಸ್ವಾಮಿ (ಪಾಪು) ಅವರು ಹೋರಾಟದ ಮನೋಭಾವದಿಂದಲೇ ಬೆಳೆದು ಬಂದಿದ್ದು, ಪಕ್ಷಭೇದವನ್ನು ಮರೆತು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅವರು ಈವರೆಗೂ ಮಾಡಿರುವ ಸಾಂಸ್ಕೃತಿಕ ಕಾರ್ಯಕ್ರಮ, ಸಾಮಾಜಿಕ ಹೋರಾಟಗಳು ಸದಾ ಕಾಲ ನೆನಪಲ್ಲಿಡುವಂತಾಗಿದೆ ಎಂದರು.

ಬಳಿಕ ನಡೆದ ವಿಚಾರಗೋಷ್ಠಿ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಹೋರಾಟಗಾರರ ಚಳವಳಿ ಕಾರಣವಾಗಿದೆ. ಜಿಲ್ಲೆಯ ಬಿ.ರಾಚಯ್ಯ, ರಂಗಸ್ವಾಮಿ, ಬಾಗಳಿ ಪುಟ್ಟಸ್ವಾಮಿ ಸೇರಿದಂತೆ ಅನೇಕ ಮಹನೀಯರ ಹಾದಿಯಲ್ಲಿ ಪಾಪು ಅವರು ನಡೆಯುತ್ತಿದ್ದಾರೆ. ಪಾಪು ಅವರು ಈ ಹಿಂದೆ ಚಳವಳಿ ನಡೆಸಲು ಸೈಕಲ್‌ನಲ್ಲಿ ಹೋಗುತ್ತಿ ದ್ದರು ಎಂದು ಸ್ಮರಿಸಿದರು. ಸಂವಿಧಾನದ ಉಳಿವು ನ್ಯಾಯಯುತ ಸಮಾನತೆಯ ಹೋರಾಟದ ಮೇಲಿದೆ ಎಂದ ಮಹದೇವಪ್ಪ, ಇಂದು ಪ್ರಜಾಪ್ರಭುತ್ವ ಅಪಾಯದ ಅಂಚಿನಲ್ಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಾಟಾಳ್ ಮಠದ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಹೋರಾಟಗಾರ ವೆಂಕಟರಮಣಸ್ವಾಮಿ (ಪಾಪು), ಕಾಳನಹುಂಡಿ ಗುರುಸ್ವಾಮಿ, ಪ್ರಭಾಕರ್, ಭಗತ್ ಹುಲ್ಲಾ, ಮೂಕಳ್ಳಿ ಬಸವಣ್ಣ, ಸಿ.ಎಂ.ನರಸಿಂಹಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.

ರಾಜ್ಯ ರೈತ ಸಂಘ–ಹಸಿರು ಸೇನೆ ನೂತನ ಗ್ರಾಮ ಘಟಕಕ್ಕೆ ಚಾಲನೆ

ಬೇಗೂರು, ಜು.1(ಕಿರಣ್)–ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ–ಹಸಿರು ಸೇನೆಯ ನೂತನ ಗ್ರಾಮ ಘಟಕಕ್ಕೆ ರೈತ ಸಂಘದ ಜಿಲ್ಲಾ ಅಧ್ಯಕ್ಷ ಹೊನ್ನೂರು ಪ್ರಕಾಶ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರೈತರು ಸಂಘಟಿತರಾಗದಿದ್ದರೆ ಮುಂದಿನ ದಿನದಲ್ಲಿ ರೈತರಿಗೆ ಉಳಿಗಾಲವಿಲ್ಲ. ರೈತರ ನೆರವಿಗೆ ಸರ್ಕಾರ ಹಾಗೂ ರಾಜಕಾರಣಿಗಳು ಬರುವುದಿಲ್ಲ ಎಂದ ಅವರು, ರೈತರು ತಾಲೂಕಿನಲ್ಲಿ ಸಂಘಟಿತರನ್ನಾಗಿಸಲು ಚಿಂತಿಸಲಾಗಿದ್ದು, ರಾಜಕೀಯ ಪಕ್ಷಗಳಿಗೆ ತಕ್ಕ ಪಾಠ ಕಲಿಸುವ ಕಾಲ ಬಂದಿದೆ ಎಂದರು. ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಕಾರ್ಯ ಅಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಹಾಲ್ಲಹಳ್ಳಿ ಮಹೇಶ್, ಜಿಲ್ಲಾ ಸಂಚಾಲಕ ಕಡಬೂರು ಮಂಜು ಹಾಗೂ ನೂತನ ಶಾಖೆಯ ಪದಾಧಿಕಾರಿಗಳು ಹಾಜರಿದ್ದರು.



ರಾಜಸ್ಥಾನದ ಕನ್ನಯ್ಯಲಾಲ್ ಹತ್ಯೆ ಖಂಡಿಸಿ

ಮೈಸೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ



ಮೈಸೂರು, ಜು.1(ಜಿಎ)– ರಾಜಸ್ಥಾನದ ಉದಯ್‌ಪುರ್‌ನಲ್ಲಿ ಟೈಲರ್ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಸದಸ್ಯರು ಮೈಸೂರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇಗುಲದ ಬಳಿ ಶುಕ್ರವಾರ ಸಂಜೆ ಜಮಾವಣೆಗೊಂಡು ಘಟನೆಗೆ ಸಂಬಂಧಿಸಿದಂತೆ ರಾಜಸ್ಥಾನ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕನ್ನಯ್ಯಲಾಲ್ ಹತ್ಯೆ ಪರಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆಯನ್ನು ನೆನಪಿಸುವಂತಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಪ್ರಾಂತ ಅಧ್ಯಕ್ಷ ಉಲ್ಲಾಸ್ ಖಂಡಿಸಿದರು.

ನೂಪುರ್ ಶರ್ಮಾ ನೀಡಿರುವ ವಿವಾದಾತ್ಮಕ ಹೇಳಿಕೆ ಕುರಿತು ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅವರ ಹೇಳಿಕೆ ಬೆಂಬಲಿಸಿ ಪೋಸ್ಟ್ ಹಾಕಿದರೆಂಬ ಕಾರಣಕ್ಕೆ ಭೀಕರವಾಗಿ ಹತ್ಯೆ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ? ಈ ರಾಷ್ಟ್ರವನ್ನು ಇಸ್ಲಾಮೀಕರಣಗೊಳಿಸಲು ಹುನ್ನಾರ ನಡೆಯುತ್ತಿದೆ. ಸಣ್ಣಪುಟ್ಟ ವಿಚಾರಗಳನ್ನು ಮುಂದಿಟ್ಟುಕೊಂಡು ದೊಡ್ಡ ಮಟ್ಟದ ಗಲಾಟೆಗಳನ್ನು ಮಾಡುತ್ತಿದ್ದಾರೆ."ಬಹುತೇಕ ಪ್ರಕರಣಗಳಲ್ಲಿ ಕಾನೂನನ್ನು ಕೈಗೆತ್ತಿಕೊಂಡು ಹಿಂಸಾಚಾರ ನಡೆಸಿದ್ದಾರೆ. ರಾಜ್ಯದಲ್ಲಿ ನಡೆದಿರುವ ಹಿಂದೂಪರ ಕಾರ್ಯಕರ್ತರ ಹತ್ಯೆಗಳಿಗೂ ರಾಜಸ್ಥಾನದಲ್ಲಿ ಇತ್ತೀಚೆಗೆ ನಡೆದಿರುವ ಹತ್ಯೆಗೂ ಸಾಮ್ಯವಿದೆ. ಜಿಹಾದಿ ಮನಸ್ಥಿತಿಯನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಹಿಂದೂ ಜಾಗರಣ ವೇದಿಕೆಯ ಮುಖಂಡ ಲೋಹಿತ್ ಅರಸ್ ಮಾತನಾಡಿ, ನೂಪುರ್ ಶರ್ಮಾ ತಲೆ ಕಡಿಯುತ್ತೇವೆಂಬ ಸಂದೇಶವನ್ನು ಮೈಸೂರಿನಿಂದ ರವಾನೆ ಮಾಡಿದ್ದಾರೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಹಿಂದೂ ಸಮಾಜ ಸಂವಿಧಾನವನ್ನು ಒಪ್ಪಿಕೊಂಡಿರುವುದರಿಂದ ಶಾಂತಿಯಿಂದ ವರ್ತಿಸುತ್ತಿದೆ. ಆದರೆ ತಾಳ್ಮೆ ಕಳೆದುಕೊಂಡರೆ ತಕ್ಕಶಾಸ್ತಿಯಾಗುತ್ತದೆ ಎಂದರು.

ಕರ್ನಾಟಕ ಸೇನಾ ಪಡೆ ಪ್ರತಿಭಟನೆ



ಮೈಸೂರು, ಜು.1(ಎಂಟಿವೈ)– ರಾಜ ಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ, ಹಂತಕರಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತದ್ದಾಗಿದೆ. ಇಂತಹ ಪ್ರಕರಣ ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕಾಗಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿದರೆ ಇಂತಹ ಕೃತ್ಯ ನಡೆಸುವವರಿಗೆ ಕಡಿವಾಣ ಹಾಕಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಗಲ್ಲು ಶಿಕ್ಷೆಯಂತಹ ಕಠಿಣ ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಕರ್ನಾಟಕ ಸೇನಾ ಪಡೆ ಅಧ್ಯಕ್ಷ ತೇಜಸ್ ಲೋಕೇಶ್ ಗೌಡ, ಕಾರ್ಯಕರ್ತರಾದ ಕೃಷ್ಣಯ್ಯ, ವಿಜಯೇಂದ್ರ, ಪ್ರಭುಶಂಕರ, ಜಯಣ್ಣ, ಡಾ.ನರಸಿಂಹೇ ಗೌಡ, ಮಧುವನ ಚಂದ್ರು ಚಂದ್ರಶೇಖರ್, ಅನಿತಾ ಚೇತನ್, ಯೋಗೀಶ್ ಉಪ್ಪಾರ, ಬಸವರಾಜು, ಬಂಗಾರಪ್ಪ, ನಂದ ಕುಮಾರ್, ಮಂಜುನಾಥ ಎಳನೀರು ರಾಮಣ್ಣ ರವಿ ನಾಯಕ್, ದರ್ಶನ್ ಗೌಡ, ಶಿವ ರಾಮಗೌಡ, ಗಣೇಶ್ ಪ್ರಸಾದ್, ಸ್ವಾಮಿ, ಪ್ರದೀಪ್, ಪ್ರಭಾಕರ, ಕೃಷ್ಣಮೂರ್ತಿ, ರಾಧಾಕೃಷ್ಣ, ಚಂದ್ರು, ಗುರುಮಲ್ಲಪ್ಪ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

ವರ್ಗೀಕೃತ ಜಾಹೀರಾತು

ಪ್ರತಿ ಸೋಮವಾರ, ಗುರುವಾರ ಮತ್ತು ಶನಿವಾರ ರೂ. 600+30 ಮಾತ್ರ

ಜಾಹೀರಾತಿಗೆ ಸಂಪರ್ಕಿಸಿ 0821–2496522/23

HOUSE FOR SALE
25x30
North facing House for Sale in Vijayanagar 2nd Stage
6366440444

ಬೇಕಾಗಿದ್ದಾರೆ
ಮೊಬೈಲ್ ಫೋನ್ ಶೋರೂಮ್‌ನಲ್ಲಿ ಕೌಂಟರ್ ಸೇಲ್ಸ್‌ಗೆ ಹುಡುಗ ಮತ್ತು ಹುಡುಗಿಯರು ಬೇಕಾಗಿದ್ದಾರೆ. ಸಂಪರ್ಕಿಸಿ
98864 09722

FOR SALE
1) 30x40 12 lakhs HD kote
2) 20x41 Daya Marga S Layout
3) 40x60 site KBL Layout Devegowda Circle Near Bannur Road
4) 25x40 House RK Nagar
5) 30x40 G+floor New House Bogadi Near Hari Vidyalaya
PRAKRUTHI PROPERTIES
90359 90359 / 95386 90359

HOUSE FOR RENT
2 BHK on 1st Floor, Semi furnished at 2nd Cross, CFTRI Layout, Bogadi, Mysuru. No Car parking. Interested please contact:
Mob: 9449829038

ಜಮೀನು ಬೇಕಾಗಿದೆ
ಮೈಸೂರು ತಾಲ್ಲೂಕು, ವರುಣಾ ಕೆರೆಯ ಅಕ್ಕ ಪಕ್ಕ ಸುಮಾರು 0–12 ಗುಂಟೆ ಜಮೀನು ಸೂಕ್ತ ದಾಖಲಾತಿಗಳು ಮತ್ತು ಸರಿಯಾದ ಮಾಲೀಕತ್ವದ ವಂಶವೃಕ್ಷದೊಂದಿಗೆ ಇರುವ ಜಮೀನು ಬೇಕಾಗಿದೆ. ಬೆಲೆ:– ಒಂದು ಗುಂಟೆಗೆ ರೂ. 2 1/2 ಲಕ್ಷದ ವರೆಗೆ ಇರಬೇಕು.
9739297699

@ Hunsur Road Site For Sale 30 x 51 N/W Corner @ Yesh Mega City
@ Dattagalli House For Sale 20 x 30 Duplex S/F
99454 14974

ಬೇಕಾಗಿದ್ದಾರೆ
ಸೀರೆಗಳ ಅಂಗಡಿಗೆ ಅನುಭವ ಇರುವ ಹುಡುಗಿ / ಹುಡುಗ ಬೇಕಾಗಿದ್ದಾರೆ
8296695765
7996193952

ಬೇಕಾಗಿದ್ದಾರೆ
STAFF NURSE ಮತ್ತು ಅಡುಗೆ ಭಟ್ಟರು
(ಸಸ್ಯಹಾರಿ & ಮಾಂಸಹಾರಿ ಅಡುಗೆ ಮಾಡಲು)
ಸಂಪರ್ಕಿಸಿ
7795111122

PART TIME WORK
ಬಿಡುವಿನ ವೇಳೆಯಲ್ಲಿ ನೀವು ಕುಳಿತ ಸ್ಥಳದಲ್ಲಿಯೇ
ಕೆಲಸ / JOB
ವಾರದ ಸಂಬಳ 3000/– ರಿಂದ 5000/– ಮೇಲ್ಪಟ್ಟು ಕೊರಿಯರ್ ಸೌಲಭ್ಯವಿದೆ.
9108418233
9743217566

ತಕ್ಷಣ ಬೇಕಾಗಿದ್ದಾರೆ
S.R.S Security Service ಅನುಭವವುಳ್ಳ ಸೆಕ್ಯೂರಿಟಿ ಗಾರ್ಡ್ಸ್ & ಸೆಕ್ಯೂರಿಟಿ ಸೂಪರ್ ವೈಸರ್ ಬೇಕಾಗಿದ್ದಾರೆ. ವಿದ್ಯಾರ್ಹತೆ SSLC, PUC ಮೇಲ್ಪಟ್ಟವರು, ವೇತನ:– ಸೆಕ್ಯೂರಿಟಿ ಗಾರ್ಡ್ :– 15,000/–, ಸೆಕ್ಯೂರಿಟಿ ಸೂಪರ್ ವೈಸರ್– 18,000/–, ವಯೋಮಿತಿ; 18 ರಿಂದ 40, ಕೆಲಸದ ಸಮಯ 8 ಗಂಟೆಯ ಪಾಳಿ, ಸೌಲಭ್ಯಗಳು: ESI, PF, W/o, Com off, GH, EL, CL ದೊರೆಯುತ್ತದೆ. ಕೆಲಸ ಮಾಡುವ ಸ್ಥಳ: (Nexus Mall) NH Hospital. ದಿನೇಶ್.ವೈ.ಎಸ್
7760097320 / 8884431722

ಬೇಕಾಗಿದ್ದಾರೆ
ಸ್ಟಿಕ್ಕರ್ ಪೇಸ್ಟ್ ಮಾಡಲು ಹುಡುಗಿಯರು ಬೇಕಾಗಿದ್ದಾರೆ
ಸಂಬಳ 10000/-
Ph.9380142144
ಶಿವರಾಂಪೇಟೆ, ಮೈಸೂರು

Gem Selections
(A Part of Khanna Gems Group)
100% Natural Govt. Lab Certified Gemstones
ಶೇಕಡಾ 100 ರಷ್ಟು ನೈಸರ್ಗಿಕ ಸರ್ಕಾರಿ ಪ್ರಯೋಗಾಲಯದಿಂದ ಪ್ರಮಾಣೀಕೃತ ರತ್ನದ ಹರಳುಗಳು ದೊರೆಯುತ್ತವೆ.
HIG-3, Near Akshaya Bhandar, New Kantharaju Urs Rd. Kuvempu Nagar, Mysuru, Karnataka-570023
8152066999

ಉಚಿತ ತರಬೇತಿ
ಮನೆಯಿಂದಲೇ ಬಟ್ಟಲು ಸಾಂಬ್ರಾಣಿ ಮತ್ತು ಅಣಬೆ ತಯಾರಿಸಿ ನಮಗೆ ಮರಳಿಸಿ ಪ್ರತಿದಿನ 500 ರಿಂದ 800 ರೂ. ವರೆಗೆ ಗಳಿಸಿ.
ತರಬೇತಿಗಾಗಿ:
7406375196, 9880548596

ಬೇಕಾಗಿದ್ದಾರೆ
ದಿನಸಿ ಅಂಗಡಿಯಲ್ಲಿ ಕೆಲಸ ಮಾಡಲು ಅನುಭವವುಳ್ಳ ಹುಡುಗರು / ಕಂಪ್ಯೂಟರ್ ಬಿಲ್ಲಿಂಗ್, ಕ್ಯಾಶಿಯರ್ಸ್ ಬೇಕಾಗಿದ್ದಾರೆ.
ಇಚ್ಛೆಯುಳ್ಳವರು ಸಂಪರ್ಕಿಸಿ:
ಬಾಲಕೃಷ್ಣ ಪ್ರಾವಿಷನ್ ಸ್ಟೋರ್ಸ್
1) ಕರ್ನಾಟಕ ಬ್ಯಾಂಕ್ ಹತ್ತಿರ, ನಜರ್‌ಬಾದ್, ಮೈಸೂರು.
2) ಶಿಷ್ಯರಣಿ ಸ್ಕೂಲ್ ಹತ್ತಿರ, ಹೆಬ್ಬಾಳ್, ಮೈಸೂರು

MOBILE ರಿಪೇರಿ ಟ್ರೈನಿಂಗ್
18 ವರ್ಷದಿಂದ Mobile, Electrical, Electronics ಮತ್ತು Computer Hardware ರಿಪೇರಿ ಹೇಳಿಕೊಡುತ್ತಿರುವ ಏಕೈಕ ಸಂಸ್ಥೆಯಲ್ಲಿ ಶೀಘ್ರದಲ್ಲಿ ಹೊಸ ಬ್ಯಾಚ್ ಪ್ರಾರಂಭ. ಯಾವುದೇ ವಿದ್ಯಾರ್ಹತೆ ಹಾಗೂ ವಯೋಮಿತಿಯ ಅಗತ್ಯವಿಲ್ಲ. PG ವ್ಯವಸ್ಥೆಯು ಇರುತ್ತದೆ. ಕೂಡಲೇ ಸಂಪರ್ಕಿಸಿ:
SMM Institute,
ಶ್ರೀ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ಎದುರು, ದಿವಾನ್ಸ್ ಶಾಲೆಯ ರಸ್ತೆ, ಕೆ.ಆರ್.ಮೊಹಲ್ಲಾ, ಮೈಸೂರು.
Mob.: 9986926101

ಮೊಬೈಲ್‌ನಲ್ಲಿ ಕೆಲಸ ವಾರದ ಸಂಬಳ
NO TARGET, TYPING WORK
ತಿಂಗಳಿಗೆ ರೂ.10,000 ರಿಂದ ರೂ.25,000 ಗಳಿಸಬಹುದು.
8884439666

S.M GOLD
ಗಿರವಿ ಚಿನ್ನಾಭರಣ ಖರೀದಿ
ನೀವು ಯಾವುದೇ ಬ್ಯಾಂಕ್ ಮತ್ತು ಗಿರವಿ ಅಂಗಡಿಗಳಲ್ಲಿ ಬಿಡಿಸಿಕೊಳ್ಳಲಾಗದ ಚಿನ್ನಾಭರಣಗಳನ್ನು ನಾವೆ ಬಿಡಿಸಿ ಇಂದಿನ ಬೆಲೆಗೆ ತೆಗೆದುಕೊಂಡು ಉಳಿದ ಹಣವನ್ನು ತಕ್ಷಣಕೊಡುತ್ತೇವೆ ಕೂಡಲೇ ಸಂಪರ್ಕಿಸಿ – (T&C)
8050518881

ಬೋಳು ತಲೆಯ ಸಮಸ್ಯೆಯೇ?
SMART HAIR FIXING
574, 9th Cross, Anikethana Road, kuvempunagar, Mysuru
MYSURU 9611028523 MANGALORE 9343142258

ಶಾಶ್ವತ್ ವಿದ್ಯಾಮಂದಿರ
(ಆಂಗ್ಲ ಮಾಧ್ಯಮ)
ಸಿದ್ಧರಾಮಯ್ಯನಹುಂಡಿ
ಶಿಕ್ಷಕಿಯರು ಬೇಕಾಗಿದ್ದಾರೆ.
Maths / Spoken English, Sports Teacher
9740032559
9986791152

ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್
ಜರ್ಮನ್ ಟೆಕ್ನಾಲಜಿ ಬಳಸಿ ಸಂಪು, ಟ್ಯಾಂಕ್ ಮತ್ತು ಸೋಲಾರ್ ಸರ್ವೀಸ್ ಮಾಡಲಾಗುತ್ತದೆ.
Mob: 9008711654

Sudarshan Saur
SOLAR WATER HEATER
ATTRACTIVE OFFER
ಸೇಲ್ಸ್&ಸರ್ವೀಸ್
10 ವರ್ಷಗಳ ಗ್ಯಾರಂಟಿ
Bajaj Finserv Available
SUNZONE SOLAR SYSTEM
Vishwamanava Double Road, Kuvempunagar, Mysuru
9845175443

Dr.D.H.BAGALKOT SEXOLOGIST (Since 1983)
ಲೈಂಗಿಕ ನಿಶ್ಯಕ್ತಿ ಹಾಗೂ ನಶಾಮುಕ್ತಿ
ಶೀಘ್ರಸ್ಖಲನ, ಸ್ವಪ್ನದೋಷ, ಹಸ್ತಮೈಥುನ, ನರಗಳ ದೌರ್ಬಲ್ಯ, ಸಂತಾನದೋಷ, ವೀರ್ಯ ತೆಳುವಾಗಿ ಹೋಗುವುದು, ಲಿಂಗ ಚಿಕ್ಕದಾಗಿರುವುದು, ಮಧುಮೇಹದಿಂದ ಬರುವ ಲೈಂಗಿಕ ನಿಶ್ಯಕ್ತಿಗೆ ಹಾಗೂ ಮದ್ಯ ಕುಡಿಯುವ ವ್ಯಕ್ತಿಗೆ ಕುಡಿತದ ಚಟ ಬಿಡಿಸಲು ಯಾವುದೇ ಅಡ್ಡ ಪರಿಣಾಮ ಇಲ್ಲದ ಸರಳವಾದ ಪರಿಹಾರ
ಮೈಸೂರು: ಪ್ರತಿ ತಿಂಗಳು 1,2 ಹಾಗೂ 16, 17 ರಂದು ಹೋಟೆಲ್ ಆಶ್ರಯ, ಧನವಂತ್ರಿ ರೋಡ
Cell:9743193428
www.drbagalkot.com

ತಕ್ಷಣ ಬೇಕಾಗಿದ್ದಾರೆ
ಮೈಸೂರು, ನಂಜನಗೂಡು, ಕಡಕೊಳ, ಹೆಬ್ಬಾಳ್, ಹೂಟಗಳ್ಳಿ, ಮೇಟಗಳ್ಳಿ ಮುಂತಾದ ಸ್ಥಳದಲ್ಲಿರುವ ಪ್ರಸಿದ್ಧ ಕಂಪನಿಗೆ ಆಫೀಸ್ ಮತ್ತು ಶೋರೂಂಗಳಿಗೆ 7th, SSLC, PUC, ITI, Diploma, Any Degree pass / fail ಆದವರಿಗೆ packing, helper, Checking, Maintenance, billings, front office, telephone attender ಮುಂತಾದ ಕೆಲಸಗಳಿಗೆ ಬೇಕಾಗಿದ್ದಾರೆ. ಸಂಬಳ 14,000 – 39,000 (ESI + PF + OT) ಸೇರಿ. ಸಂಪರ್ಕಿಸಿ:
9980630131, 9980850141

ನಿರ್ಮಲ ಸರ್ವೀಸ್
ಸಂಪು
ಕ್ಲೀನಿಂಗ್‌ಗಾಗಿ ಸಂಪರ್ಕಿಸಿ:
6364079244

SDJ JEWELERS
ಪುರುಷರು ಮತ್ತು ಮಹಿಳೆಯರು
Tele Callers ಮತ್ತು Sales Executive ಬೇಕಾಗಿದ್ದಾರೆ.
Qualification: SSLC/ PUC/ Degree/ Post Graduation
ಉಳಿದುಕೊಳ್ಳಲು PG ವ್ಯವಸ್ಥೆ ಇರುತ್ತದೆ
Salary : 20,000
8884304444

ಸೈಟುಗಳು ಮಾರಾಟಕ್ಕಿವೆ
ಶ್ರೀರಾಂಪುರ ರಿಂಗ್ ರೋಡ್, ಮೈಸೂರು
8050345574

ಶ್ರೀ ಗೌರಿಶಂಕರ ಟ್ರಾವೆಲ್ಸ್
12/8/22 (7/11 ದಿನ): ಅಯೋಧ್ಯ, ಕಾಶಿ, ಪ್ರಯಾಗ್‌ರಾಜ್, ಗಯಾ, ಬುದ್ಧಗಯಾ ಇತ್ಯಾದಿ.
8/10/22 (14/18 ದಿನ) : ಗಂಗೋತ್ರಿ, ಯಮುನೋತ್ರಿ, ಕೇದಾರ್‌ನಾಥ್, ಬದರಿನಾಥ್, ಹರಿದ್ವಾರ್, ದೆಹಲಿ ಇತ್ಯಾದಿ
(ವಿಮಾನ ಟ್ರೈನ್ ಮತ್ತು ಎ.ಸಿ. ಬಸ್ಸು)
ಊಟ, ವಸತಿ ಸೇರಿರುತ್ತದೆ.
9620002114

30x50 ಸೈಟು @ Rs.25 ಲಕ್ಷ
ತಕ್ಷಣ ನೋಂದಣಿ / ಬ್ಯಾಂಕ್ ಲೋನ್ ಲಭ್ಯ, ತಕ್ಷಣ ಮನೆ ಕಟ್ಟಬಹುದು, ಮೈದನಹಳ್ಳಿಯ ಪಕ್ಕ, ಇಲವಾಲ, ಹುಣಸೂರು ರೋಡ್.
9538583377

ನಿರುದ್ಯೋಗಿಗಳಿಗೊಂದು ಸುವರ್ಣಾವಕಾಶ
ಮನೆಯಲ್ಲೇ ಕುಳಿತು ಟಾರ್ಗೆಟ್ ಇಲ್ಲದೆ ಬರವಣಿಗೆ ಮೂಲಕ 9 ರಿಂದ 30 ಸಾವಿರದವರೆಗೆ ಹಣಗಳಿಸುವ ಸುವರ್ಣಾವಕಾಶ. ಆಸಕ್ತರು ಸಂಪರ್ಕಿಸಿ:
7676844160
6361056646

DOCUMENT LOST
I, Sagar R, S/o Raja Rao have lost my property related all documents of Door No. 1143/29, 5th Cross, 7th Main, SJH Road, Vidyaranyapuram, Mysuru.
Finders please contact:
Mob: 7892620546

ಸೋಲಾರ್ ವಾಟರ್ ಹೀಟರ್ Solar Water Heater
ಸೇಲ್ಸ್, ಸರ್ವೀಸ್ ರಿಪೇರಿ, ಎಕ್ಸ್‌ಚೇಂಜ್ ಹಾಗೂ ಬಿಡಿ ಭಾಗಗಳಿಗಾಗಿ ಸಂಪರ್ಕಿಸಿ
Vinaykrishna
9611648636

SITE FOR SALE
Premium Corner North-East and Lake Facing 60x80 ft Commercial / Residential Site Jeevan Prakash Layout Nagawala Main Road
Rs.2,500/- sq/ft
98453 95323

ಬೇಕಾಗಿದ್ದಾರೆ
* Front Office Executive
* ರೂಮ್ ಬಾಯ್
* ಹೌಸ್ ಕೀಪಿಂಗ್ ಲೇಡೀಸ್
ನಗರದ ಹೃದಯ ಭಾಗದಲ್ಲಿರುವ ಹೆಸರಾಂತ ಹೋಟೆಲ್‌ವೊಂದಕ್ಕೆ, ಊಟ, ವಸತಿ ಹಾಗೂ ಆಕರ್ಷಕ ವೇತನವಿರುತ್ತದೆ.
0821-4262294
8310000936

ತಕ್ಷಣ ಬೇಕಾಗಿದ್ದಾರೆ
ಮನೆ ಕೆಲಸ ಮಾಡಲು 45 ವರ್ಷದೊಳಗಿನ ಮಹಿಳೆ ಬೇಕಾಗಿದ್ದಾರೆ. ಸರಸ್ವತಿಪುರಂ, ಕುವೆಂಪುನಗರ, ಸುತ್ತಮುತ್ತ ಇರುವವರಿಗೆ ಆದ್ಯತೆ. ಸಂಪರ್ಕಿಸಿ.
9632264111

WANTED
For Herbal Products Distributors
1. Tele Callers 2 Nos.
(Experienced & Resulted Oriented Only) Residents of Dr.Rajkumar Road, Siddarthanagar, Alanahally, Raghavendra Nagar Will be Preferred, Attractive Salary + Incentives
9482035250 / 9482742439

ನಿವೇಶನ ಬೇಕಾಗಿದೆ
ದೇವನೂರು (ರಾಜೀವ ನಗರ) 3ನೇ ಹಂತ
20x30 / 30x40
ಆಸಕ್ತ ಮಾಲೀಕರು ಸಂಪರ್ಕಿಸಿ:
8660463567

AFFORDABLE HOME LOAN
ಮುಡಾ, ಎ ಖಾತೆ, ನಗರಸಭಾ, ಪಂಚಾಯಿತಿ ಖಾತೆ, 9 ಮತ್ತು 11ಎ ಖಾತೆ, ಸಣ್ಣ ವ್ಯಾಪಾರಿಗಳಿಗೆ, ತರಕಾರಿ ಮಾರಾಟಗಾರರಿಗೆ, ಹೂ ಮಾರಾಟಗಾರರಿಗೆ, ನಗದು ವೇತನ ಪಡೆಯುವವರಿಗೆ ಮನೆ ತೆಗೆದುಕೊಳ್ಳುವುದಕ್ಕೆ, ಮನೆ ಕಟ್ಟುವುದಕ್ಕೆ, ಬ್ಯಾಲೆನ್ಸ್ ಟ್ರಾನ್ಸ್‌ಫರ್ ಶೇಕಡಾ 100% ಸಾಲ ಯಾವುದೇ ಆದಾಯದ ಕಡತಗಳಿಲ್ಲದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
9148050015

ಬೇವಿನ ಹಿಂಡಿ
ಉತ್ತಮ ದರ್ಜೆಯ ಪರಿಶುದ್ಧವಾದ ಗಾಣದ ಬೇವಿನ ಹಿಂಡಿ (COLD PRESSED) ನಿಮ್ಮ ಸಮಕ್ಷಮ ಮಾಡಿಕೊಡಲಾಗುತ್ತದೆ.
ಶ್ರೀ ಕಾಮಾಕ್ಷಿ ಬಯೋ – ನೀಮ್
ನಂ.203, ಬನ್ನಿಮಂಟಪ ಬಡಾವಣೆ, ಮೈಸೂರು – 570015
8088887802

ಬೇಕಾಗಿದ್ದಾರೆ
ಹುಡುಗರು ಮಾತ್ರ ಹೆಲ್ಪರ್, ಕ್ಯಾಶಿಯರ್ ಮತ್ತು ಸೂಪರ್ ವೈಸರ್ ಕೆಲಸಕ್ಕೆ ಮೇಟಗಳ್ಳಿ ರಿಂಗ್ ರೋಡಿನಲ್ಲಿರುವ ಶ್ರೀ ವರಗಣಪತಿ ಫ್ಯೂಯಲ್ ಸ್ಟೇಶನ್‌ಗೆ ಉತ್ತಮ ಸಂಬಳ, ಊಟ ಮತ್ತು ವಸತಿ ಸೌಲಭ್ಯವಿರುತ್ತದೆ. ಸಂಪರ್ಕಿಸಿ:
8277205413
9845092338

SITE FOR SALE
30x40
ಪೂರ್ವಾಭಿಮುಖ ಜ್ಞಾನಭಾರತಿ ಲೇಔಟ್ ದಡದಹಳ್ಳಿ, ಮುಡಾ ಖಾತೆ ಆಗಿದೆ. ಬೆಲೆ : 21 ಲಕ್ಷ
9342123373

40x40 ಅಳತೆಯ
A ಖಾತೆ ಸೈಟು ಮಾರಾಟಕ್ಕಿದೆ. 17 ಲಕ್ಷದ 50 ಸಾವಿರಗಳು ಮಾತ್ರ, ನಿರ್ವಾಣನಗರ (ಲೋನ್ ಸೌಲಭ್ಯವಿದೆ) T.V.S ಫ್ಯಾಕ್ಟರಿ ಹತ್ತಿರ, ಮೈಸೂರು.
9742198093

SITES FOR SALE
20x30 - 12.60 Lakhs
30x40 - 25.20 Lakhs
Bank Loan upto 75%, Ready for Registration, Near Gurur Bus Stop, Ramabainagar, Mysore, DTCP approved, (Corporation Limits) 1.5 kms from J P Nagar Ring Road.
8660105902

ಬೇಕಾಗಿದ್ದಾರೆ
ಆಫೀಸ್ ಕೆಲಸಕ್ಕೆ ಹುಡುಗಿಯರು ಬೇಕಾಗಿದ್ದಾರೆ. ಸಂದರ್ಶನ ಸಮಯ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ.
9986651151

ಶ್ರೀ ಮಹಾಲಕ್ಷ್ಮಿ ಟ್ರಾವೆಲ್ಸ್
12/7, M.P, 2 ಜ್ಯೋತಿರ್ಲಿಂಗ, ಉಜ್ಜಯಿನಿ ಮಹಾಕಾಳೇಶ್ವರ, ಓಂಕಾರೇಶ್ವರ, ಮಹೇಶ್ವರ, ದೇವಾಸ್, ಇಂದೋರ್.
13/7: ಪುರಿ ಜಗನ್ನಾಥ, ಕೋನಾರ್ಕ್, ಚಂದ್ರಭಾಗ ಬೀಚ್, ಭುನೇಶ್ವರ, ಲಿಂಗರಾಜು ದೇವಸ್ಥಾನ, ಕೇದಾರ ಗೌರಿ. 11/8– ಕಾಶಿ ವಿಶ್ವನಾಥ, ಪ್ರಯಾಗ್ ರಾಜ್, ಅಯೋಧ್ಯೆ.
9964527782 / 9591017782

ತಕ್ಷಣ ಬೇಕಾಗಿದ್ದಾರೆ
ಹೆಬ್ಬಾಳಿನ ಪ್ರಸಿದ್ಧ ಆಫೀಸ್‌ನಲ್ಲಿ ಕೆಲಸ ಮಾಡಲು ಹುಡುಗ & ಹುಡುಗಿಯರು ಬೇಕಾಗಿದ್ದಾರೆ. (Central Govt. Office) Salary -10,000 to 12,000/-, Timings: 9.30 am to 6.00 pm, Education: 10th Pass, Post-50. Contact:
8296520578 / 8951014488

COMMERCIAL SITE FOR SALE
* Near Yelawala 50x80 E/F 80 feet Road.
* 36x40 N/F Corner
* 40x60 Vijayanagar 4th Stage, 2nd Phase.
* 40x60 N/W Corner Vijayanagar 4th Stage, 2nd Phase.
9743532664

ತಕ್ಷಣ ಬೇಕಾಗಿದ್ದಾರೆ
ನಂಜನಗೂಡು ಟೌನ್‌ನಲ್ಲಿ ಕೆಲಸ ಮಾಡಲು Gunman ತಕ್ಷಣ ಬೇಕಾಗಿದ್ದಾರೆ. ಸಂಪರ್ಕಿಸಿ
9164010202
9008380450

S.K.CONSTRUCTION
ನಿಮ್ಮ ಕೈಗೆಟುಕುವ ಬೆಲೆಯಲ್ಲಿ ಅತಿ ಉತ್ತಮ ಗುಣಮಟ್ಟದಲ್ಲಿ ಹೊಸ ಮನೆ 90% ಲೋನ್ ಮಾಡಿಸಿ. 20x30, 30x40 ಮನೆ Plan, 3D Elevation ಸಹಿತ ಮಾಡಿ ಕೊಡುತ್ತೇವೆ.
9620528490

ತಕ್ಷಣ ಬೇಕಾಗಿದ್ದಾರೆ
ಸೆಕ್ಯೂರಿಟಿ ಗಾರ್ಡ್‌ಗಳು ಅನುಭವವಿರುವ 50 ವರ್ಷದೊಳಗಿನ ಬೆಳವಾಡಿ, ಹೂಟಗಳ್ಳಿ, ಹೆಬ್ಬಾಳ್ ಏರಿಯಾದಲ್ಲಿ ಕೆಲಸ ಮಾಡಲು SSLC / PUC ವಿದ್ಯಾರ್ಹತೆಯುಳ್ಳವರು ತಕ್ಷಣ ಬೇಕಾಗಿದ್ದಾರೆ. ಸಂಪರ್ಕಿಸಿ.
9739199355
9739166772

CHANGE OF NAME
I, M.S. Arun Kumar, aged about 53 years, S/o Sri M Shivanna, residing at No.222, Kuppaluru, B Zone, III Phase, Near Ring Road, J P Nagar, Mysuru - 570031, have changed my name as Arun Chaitanya before the Notary Public J Mahadev Prasad on 01.07.2022.
Sd/- Arun Chaitanya

ಸೈಟು ಬೇಕಾಗಿದೆ
ಲಾಲ್ ಬಹದ್ದೂರ್‌ಶಾಸ್ತ್ರಿ ನಗರ, ಶಾಂತವೇರಿ ಗೋಪಾಲ್‌ಗೌಡ ನಗರ, ಸಾತಗಳ್ಳಿ, ದೇವನೂರು 3ನೇ ಹಂತ.
9901772178

2BHK ಮನೆ ಬಾಡಿಗೆಗೆ or ಭೋಗ್ಯಕ್ಕೆ
ಕುವೆಂಪುನಗರ Complex ಹತ್ತಿರ, ಮಹಾಲಕ್ಷ್ಮಿ Sweets ಹಿಂಭಾಗ, Chithra Banu Road
9900166836
7975383708

ಪವರ್ ಟ್ರಾನಿಕ್ (POWER TRONIC)
ಎಲೆಕ್ಟ್ರಾನಿಕ್ ವೇಯಿಂಗ್ ಸ್ಕೇಲ್ (Electronic Weighting Scals) 3 ಬ್ಯಾಟರಿ, ಬೋರ್ಡ್, ಡಿಸ್‌ಪ್ಲೇ ಮುಂತಾದ ಬಿಡಿಭಾಗಗಳು ಹಾಗೂ CCTV ಕ್ಯಾಮೆರ, ಸೋಲರ್, ವಾಟರ್ ಹೀಟರ್‌ಗಳು ದೊರೆಯುತ್ತವೆ. (ಸೇಲ್ ಹಾಗೂ ಸರ್ವಿಸ್‌ಗಾಗಿ) ಸಂಪರ್ಕಿಸಿ: (ಹಿನಕಲ್)
8095841234

ಕೆಲಸಕ್ಕೆ ಬೇಕಾಗಿದ್ದಾರೆ
ಹಸು ಫಾರಂಗೆ ಒಂದು ಫ್ಯಾಮಿಲಿ ಕೆಲಸಕ್ಕೆ ಬೇಕಾಗಿದ್ದಾರೆ. ವಸತಿ ಕಲ್ಪಿಸಿಕೊಡಲಾಗುವುದು, ಮೈಸೂರು
7204374476

FOR SALE
John Deere Tractor 5050D (Model 2021) 8,50,000/-
Mahindra Tractor 575 SP Plus (2020) 6,00,000/-
7204374476

HOUSE FOR RENT & LEASE
* 3BHK Duplex independent House Vijayanagar 3rd Stage,
* 3BHK Duplex independent house Vijayanagar 2nd Stage.
* 40x60 2BHK House Vijayanagar 3rd Stage.
* 2BHK Ramakrishna Nagar, Lease E Block
9743532664

TILES & SANITARY SHOP FOR RENT
Well Furnished & Running Tiles and Sanitary Shop measuring 370 Sft for Rent with good interior, Near Bogadi Petrol Bunk Signal Ring Road, Mysore.
9845707131

REQUIRED
10 Female Telecallers, 1 Office Boy (Age 18-22) 1 Female Good Handwriter + Computer Knowledge, Qulification: SSLC & Above, Languages: Kannada, English, Hindi, Tamil, Telegu.
9964885548

PLOTS FOR SALE
ASHWINI ENCLAVE
(3.5 kms from Vijayanagar 4th Stage) Jettihundi: Bogadi, Ready to Construct, 'A' Khata / 80% Loan / Returns Guaranteed
7349113666

ಉಚಿತ ಉಚಿತ ಉಚಿತ
25Kg ಹಳೆಯ BT ರೈಸನ್ನು ಖರೀದಿಸಿದರೆ 5Kg ಬ್ರಾಂಡ್ ಗೋದಿಹಿಟ್ಟು, 2Kg ಸಕ್ಕರೆ, 1Kg ಫೈನ್ ತೊಗರಿಬೇಳೆ, ಅಥವಾ 2ಲೀ ಸನ್‌ಪ್ಯೂರ್ ಅಡುಗೆ ಎಣ್ಣೆ ಉಚಿತ
ಬೆಲೆ ರೂ 1350/-ಮಾತ್ರ
ಸನ್‌ಶೈನ್ ಟ್ರೇಡರ್ಸ್, ಶಿವರಾಂಪೇಟೆಯ ಮೋರ್ ಹತ್ತಿರ
9206470833 ಮೈಸೂರು

ತಕ್ಷಣ ಬೇಕಾಗಿದ್ದಾರೆ
ಡೆಲಿವರಿ ಬಾಯ್ ಕೆಲಸಕ್ಕೆ ಹುಡುಗರು, ಹುಡುಗಿಯರು ಬೇಕಾಗಿದ್ದಾರೆ. ಪಾರ್ಟ್‌ಟೈಮ್ ಹಾಗೂ ಫುಲ್‌ಟೈಮ್ ಕೆಲಸ ಮಾಡಬಹುದು ವೇತನ 18,000 ರಿಂದ 20,000 ಇರುತ್ತದೆ.
7899752014

SITE FOR SALE
Brahmin Layout (Saptharushinagar)
30x40 E/F C Block,
30x40 W/F D Block
8310972636
9886481265

30x40 E/F ಸೈಟು @ Rs.16.80 ಲಕ್ಷ
MUDA Approved Layout
ತಕ್ಷಣ ನೋಂದಣಿ / ಬ್ಯಾಂಕ್ ಲೋನ್ ಲಭ್ಯ. ಚಾಮುಂಡಿ ಬೆಟ್ಟದ ಹಿಂಭಾಗ, ಲಾಲ್ ಬಹದ್ದೂರ್ ಶಾಸ್ತ್ರಿನಗರ, ನಂತರ
9538583377

ಕೊಳ್ಳೇಗಾಲ ಜ್ಯೋತಿಷ್ಯರು ನಂ. 01 ಮೋಡಿ ಮಾಂತ್ರಿಕರು
ಪಂ. ಎಸ್. ಕುಮಾರಸ್ವಾಮಿ
Mob: 9880583804
ಕೊಳ್ಳೇಗಾಲದ ಮೋಡಿ ಮಾಂತ್ರಿಕ ಅಘೋರ ಶಕ್ತಿಯಿಂದ ಸ್ತ್ರೀ–ಪುರುಷ, ಪ್ರೇಮ, ಸಂತಾನ, ಶತ್ರುದೋಷ, ಸಾಲಬಾಧೆ, ಆರೋಗ್ಯ, ಭೂಮಿ, ಕೋರ್ಟು, ವ್ಯಾಪಾರ, ನಂಬಿದ ಜನ ರಿಂದ ಮೋಸ ನಿಮ್ಮ ಯಾವುದೇ ಜಟಿಲವಾದ ಸಮಸ್ಯೆಗಳಿಗೆ 2 ದಿನದಲ್ಲಿ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ ಬನ್ನಿ.
ವಿಳಾಸ: ಚಾಮುಂಡಿ ವಿಹಾರ ಎ.ಟಿ.ಎ. ಪಕ್ಕ, ಟಿಕೆಟ್ ಬುಕ್ಕಿಂಗ್ ಕೌಂಟರ್ ಹತ್ತಿರ (ರಿಲಯನ್ಸ್ ಮಾಲ್), ಬಿ.ಎನ್. ರೋಡ್, ಕೆ.ಎಸ್.ಆರ್.ಟಿ.ಸಿ. ಸುಬರ್ಬ್ ಬಸ್ ಸ್ಟ್ಯಾಂಡ್, ಮೈಸೂರು

ಕೇರಳ ಶ್ರೀ ಪ್ರಸಿದ್ಧ ಮಹಾ ಮಾಂತ್ರಿಕ ಜ್ಯೋತಿಷ್ಯರು, ನಂ.1 ಮೋಡಿ ತಜ್ಞರು
ಪಂಡಿತ್ ಕೆ.ಎಸ್.ಕೃಷ್ಣಮೂರ್ತಿ
ಮೊ.: 9741806990
ತಾಯಿ ಚಾಮುಂಡೇಶ್ವರಿ ಕಾಣತೂರಿ ನಾಲ್ಕರ ದೈವ ಚೌಡಿ ಕರಿ ಭಗವತಿ ಮಹಾ ಮಾಂತ್ರಿಕ ಶಕ್ತಿಯಿಂದ ಲೈಂಗಿಕ, ದಾಂಪತ್ಯ, ಸ್ತ್ರೀ ಪುರುಷ ಪ್ರೇಮ ವಿಚಾರ, ಕೋರ್ಟ್ ಕಚೇರಿ, ಹಣಕಾಸು ತೊಂದರೆ, ವಿವಾಹ, ಮನೆಯಲ್ಲಿ ಅಶಾಂತಿ, ಮಾನಸಿಕ ಚಿಂತೆ, ಇನ್ನೂ ಮುಂತಾದ ಸಮಸ್ಯೆಗಳಿಗೆ 3 ದಿನದಲ್ಲಿ ಪರಿಹಾರ ಶತಸಿದ್ಧ.
ವಿಳಾಸ: ಸುಬರ್ಬ್ ಬಸ್‌ಸ್ಟ್ಯಾಂಡ್ ಪಕ್ಕ, ಇರ್ವಿನ್ ರೋಡ್, ಅಂಧಕ್ಕೆರೆ ನಂದಿನಿ ಹೋಟೆಲ್ ಹಿಂಭಾಗ, ಮಾರುತಿ ಸುಜುಕಿ ಆಟೋ ವೆಹಿಕಲ್ ಪಕ್ಕ ಮನೆಯಲ್ಲಿ ನೆಲೆಸಿದ್ದಾರೆ. ಹಳ್ಳೇರಿ, ಮೈಸೂರು ಇಲ್ಲಿ ಹೇಳುವ ವಿಚಾರಗಳನ್ನು ಗುಪ್ತವಾಗಿ ಇಡಲಾಗುತ್ತದೆ.

ಮಾಂತ್ರಿಕ ಕೇರಳ ಶ್ರೀ ಭಗವತಿ ಜ್ಯೋತಿಷ್ಯರು
ಶ್ರೀ ಎಸ್.ಎಸ್.ಪ್ರಸಾದ್ ಪೊದುವಾಳ್
ಮೊ: 9731839596
ಇವರು ಕುಟ್ಟಿ ಚಾತನ್ ಮಾರ್ತಾಂಡ ದೇವಿ ಭಗವತಿ ಕಾಟೇರಿ ಪ್ರಯೋಗದಿಂದ, ಸ್ತ್ರೀ ಪುರುಷ ಪ್ರೇಮ, ವಿವಾಹ, ಸಂತಾನ, ದಾಂಪತ್ಯ ಸಮಸ್ಯೆ, ಶತ್ರು ಬಾಧೆ, ಪ್ರೇತ ಬಾಧೆ, ಹಣದ ಸಮಸ್ಯೆ, ತನ್ನವರೇ ತನಗೆ ಶತ್ರು, ಕೌಟುಂಬಿಕ ಕಲಹ ನಿಮ್ಮ ಯಾವುದೇ ಸಮಸ್ಯೆಗಳಿಗೆ ಮಲಯಾಳಿ ಮಾಂತ್ರಿಕ ಶಕ್ತಿಯಿಂದ ತಕ್ಷಣ ಪರಿಹಾರ ಶತಸಿದ್ಧ.
ವಿಳಾಸ: ಮನೆ ನಂ 68, ಸತ್ಯ ಮಾರ್ಗ, ಗೀತಾ ಸ್ಕೂಲ್ ಹಿಂಭಾಗ, ಹೊಸ ಡಿ.ಸಿ.ಆಫೀಸ್ ಎದುರು, ಸಿದ್ಧಾರ್ಥನಗರ, ಮೈಸೂರು.

ಮೈಸೂರು ಮಿತ್ರ — ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.
-ಜಾಹೀರಾತು ವ್ಯವಸ್ಥಾಪಕರು

46 ಡಿವೈಎಸ್ಪಿ ವರ್ಗಾವರ್ಗಿ

ಬೆಂಗಳೂರು, ಜು.1– ರಾಜ್ಯ ಸರ್ಕಾರ 46 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಸಂಚಾರ ವಿಭಾಗದ ಎಸಿಪಿ ಎಸ್.ಇ.ಗಂಗಾಧರ ಸ್ವಾಮಿ ಅವರನ್ನು ಕೆ.ಆರ್. ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದ್ದು, ಅಲ್ಲಿದ್ದ ಪೂರ್ಣಚಂದ್ರ ತೇಜಸ್ವಿ ಅವರನ್ನು ಮೈಸೂರು ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಗ್ರಾಮಾಂತರ ಉಪವಿಭಾಗದ ಡಿವೈಎಸ್ಪಿ ಎ.ಆರ್.ಸುಮಿತ್ ಅವರನ್ನು ದಕ್ಷಿಣ ವಲಯ ಐಜಿಪಿ ಕಚೇರಿಗೆ ವರ್ಗಾಯಿಸಲಾಗಿದ್ದು, ಅಲ್ಲಿದ್ದ ಮ್ಯಾಥ್ಯೂ ಥಾಮಸ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತವಾರ್ತೆ ವರ್ಗಾವಣೆ ಆದೇಶದಲ್ಲಿದ್ದ ಹೆಚ್.ಪರಶುರಾಮಪ್ಪ ಅವರನ್ನು ಮೈಸೂರು ನಗರ ಸಂಚಾರ ವಿಭಾಗಕ್ಕೆ ವರ್ಗಾಯಿಸಲಾಗಿದೆ. ಗುಪ್ತವಾರ್ತೆಯಲ್ಲಿದ್ದ ಜಿ.ಆರ್.ಶಿವಮೂರ್ತಿ ಅವರನ್ನು ಮಂಡ್ಯ ಉಪವಿಭಾಗಕ್ಕೆ, ಮಳವಳ್ಳಿಯಲ್ಲಿದ್ದ ಲಕ್ಷ್ಮೀನಾರಾಯಣ ಪ್ರಸಾದ್ ಅವರನ್ನು ನಾಗಮಂಗಲಕ್ಕೆ, ನಾಗಮಂಗಲದಲ್ಲಿದ್ದ ಎನ್.ನವೀನ್ ಕುಮಾರ್ ಅವರನ್ನು ಮಳವಳ್ಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ನಾಳೆ ಶೇಕ್ಸ್‌ಪಿಯರನ ಶ್ರೀಮತಿ ಸೋಲೋ ನಾಟಕ ಪ್ರದರ್ಶನ



ಮೈಸೂರು, ಜು.1– ಮೈಸೂರಿನ ರಾಮಕೃಷ್ಣನಗರ ನಟನ ರಂಗಶಾಲೆಯಲ್ಲಿ ಜು.3 (ಭಾನುವಾರ) ಮಧ್ಯಾಹ್ನ 12 ಗಂಟೆಗೆ ಶೇಕ್ಸ್‌ಪಿಯರನ ಶ್ರೀಮತಿ ಸೋಲೋ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಇದನ್ನು ಮೈಸೂರು ಲಿಟರರಿ ಅಸೋಸಿಯೇಷನ್ ಪ್ರಾಯೋಜಿಸುತ್ತಿದೆ. ಈ ನಾಟಕ ಪ್ರದರ್ಶನದ ನಂತರ ಪ್ರಧಾನ ಪಾತ್ರಧಾರಿ ಶ್ರೀಮತಿ ಲಕ್ಷ್ಮೀ ಚಂದ್ರಶೇಖರ್ ಅವರೊಂದಿಗೆ ಸಂವಾದ ಏರ್ಪಡಿಸಲಾಗಿದೆ. ಮೊದಲು ಆದ್ಯತೆಯ ಪ್ರಕಾರ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಲಿಟರರಿ ಅಸೋಸಿಯೇಷನ್ ಉಪಾಧ್ಯಕ್ಷರಾದ ಪ್ರೊ. ಬಿ.ಎನ್. ಬಾಲಾಜಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇವೆ ಖಾಯಂಗಾಗಿ ಪೌರ ಕಾರ್ಮಿಕರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

ಮೈಸೂರು, ಜು.1(ಎಂಟಿವೈ)– ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಲು ಆಗ್ರಹಿಸಿ ಮೈಸೂರಿನಲ್ಲೂ ಅನಿರ್ದಿಷ್ಟಾವಧಿ ಮುಷ್ಕರ ಶುಕ್ರವಾರ ಆರಂಭವಾಗಿದೆ.

ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ನೇರಪಾವತಿ ಪೌರಕಾರ್ಮಿಕರು, ಒಳಚರಂಡಿ ಸಹಾಯಕರು ಮತ್ತು ಕಸ ಸಾಗಾಣಿಕೆ ವಾಹನ ಚಾಲಕರ ಸೇವೆಯನ್ನು ಖಾಯಂಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಇಂದಿನಿಂದ ಪ್ರತಿಭಟನೆ ಆರಂಭಿಸಲಾಗಿದ್ದು, ಮೈಸೂರು ನಗರ ಪಾಲಿಕೆಯಲ್ಲಿ ನೇರ ಪಾವತಿಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರೂ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಮುಷ್ಕರಕ್ಕಿಳಿದಿದ್ದಾರೆ. ಪಾಲಿಕೆ ಮುಂಭಾಗವೇ ಮೊಕ್ಕಾಂ ಹೂಡಿದ್ದು, ಕರ್ನಾಟಕ ದಲಿತ ಚಳವಳಿ ನವನಿರ್ಮಾಣ ವೇದಿಕೆಯೂ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿದೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ಹಾಗೂ ನೇರಪಾವತಿ ಪೌರಕಾರ್ಮಿಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಾ ಬಂದಿದ್ದರೂ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸೇವೆ ಖಾಯಂಗೊಳಿಸುತ್ತಾರೆಂದು 40 ವರ್ಷಗಳಿಂದಲೂ ಕಾದಿದ್ದೇವೆ. ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಗುತ್ತಿಗೆ ಪದ್ಧತಿ ರದ್ದುಗೊಳಿಸಿ ವೇತನ ನೇರ ಪಾವತಿ ವ್ಯವಸ್ಥೆ ಜಾರಿಗೊಳಿಸಿದೆ. ಆದರೆ ಇದರಿಂದ ಪೌರಕಾರ್ಮಿಕರ ಬದುಕು ಸುಧಾರಿಸಿಲ್ಲ. ಯಾವುದೇ ಸಾಮಾಜಿಕ ಭದ್ರತೆಗಳಿಲ್ಲದೆ ಕುಟುಂಬಗಳು ಬೀದಿ ಪಾಲಾಗುತ್ತಿವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಬೀದಿ ಕಸ ಗುಡಿಸುವ ಪೌರಕಾರ್ಮಿಕರನ್ನು ಮಾತ್ರ 2017ರಲ್ಲಿ ವೇತನ ನೇರ ಪಾವತಿ ವ್ಯವಸ್ಥೆಯಡಿ ತಂದಿತು. ಆದರೆ ಅಪಾಯ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಒಳಚರಂಡಿ ಕಾರ್ಮಿಕರು, ಕಸ ಸಾಗಿಸುವ ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್ ಹಾಗೂ ಹೆಲ್ಪರ್‌ಗಳನ್ನು ಗುತ್ತಿಗೆ ಪದ್ಧತಿಯಲ್ಲೇ ಮುಂದುವರೆಸುವ ಮೂಲಕ ಮಲತಾಯಿ ಧೋರಣೆ ತೋರಿದೆ. ಎಲ್ಲಾ ಪೌರಕಾರ್ಮಿಕರನ್ನು ಖಾಯಂ ಮಾಡಲು ಸಚಿವ ಸಂಪುಟ ತೀರ್ಮಾನಿಸಿದೆಯಾದರೂ ಈ ಆದೇಶ ಅನುಷ್ಠಾನಗೊಳ್ಳಲಿಲ್ಲ. ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜವಾಗಲಿಲ್ಲ ಎಂದು ಕಿಡಿಕಾರಿದರು.

ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಮಾಜಿ ಮೇಯರ್ ಪುರುಷೋತ್ತಮ್, ಸಾಹಿತಿಗಳಾದ ಪ್ರೊ.ಕೆ.ಎಸ್.ಭಗವಾನ್, ನಾ.ದಿವಾಕರ್ ಇನ್ನಿತರರು ಪ್ರತಿಭಟನೆಯಲ್ಲಿ ಭಾಗಿಯಾಗಿ ಪೌರಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪೌರಕಾರ್ಮಿಕರ ಮುಖಂಡರಾದ ಎನ್.ಮಾರ, ಓ.ಮೋಹನ್ ಕುಮಾರ್, ಸಿ.ಆರ್.ರಾಚಯ್ಯ, ಎಸ್.ಮುರುಗೇಶ್, ಜಿ.ಮಂಜುನಾಥ್, ಓ.ಅರುಣ್ ಕುಮಾರ್, ಎಂ.ರಾಜೀವ(ದೊರೆ), ಶೇಷ ಮತ್ತಿತರರು ಪಾಲ್ಗೊಂಡಿದ್ದರು.

ಒಂದನೇ ಪುಟದಿಂದ

ಸಂಕಷ್ಟ ಭತ್ಯೆ

ಪಡೆಯಲು ಗ್ಯಾರಂಟಿ ನೀಡಿದೆ. ಶಿವಮೊಗ್ಗ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಅವಶ್ಯವಿರುವ 65.22 ಕೋಟಿ ರೂ.ಗಳ ಹೆಚ್ಚುವರಿ ಅನುದಾನಕ್ಕೆ ಸಂಪುಟ ಸಮ್ಮತಿಸಿದೆ.

ದಾವಣಗೆರೆ ಕುಂದಾವರ ಗ್ರಾಮದಲ್ಲಿ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು 25 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಷ್ಟ್ರೋತ್ಥಾನ ಸಂಸ್ಥೆಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಇದೇ ಸಂದರ್ಭದಲ್ಲಿ ಸಮ್ಮತಿ ನೀಡಲಾಗಿದೆ ಎಂದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 80.49 ಕೋಟಿ ರೂ. ವೆಚ್ಚದಲ್ಲಿ 238 ಬಸ್‌ಗಳನ್ನು ಖರೀದಿ ಮಾಡಲು ಸಂಪುಟ ಸಮ್ಮತಿಸಿದೆ.

ಭದ್ರ ನೆಲೆಗೆ ವರಿಷ್ಠರ ಕಾರ್ಯತಂತ್ರ

ಪ್ರಭಾವ ಬೀರುವ ಕೆಲಸ ಮಾಡಬೇಕು. ಕರ್ನಾಟಕದ ನೆಲೆಯಿಂದ ಕಾರ್ಯಾಚರಿಸಿದರೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷ ತಲೆ ಎತ್ತಲು ದೊಡ್ಡ ಮಟ್ಟದಲ್ಲಿ ಸಹಕಾರ ಸಿಕ್ಕಂತಾಗುತ್ತದೆ. ಈ ದಿಸೆಯಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣದಂತಹ ರಾಜ್ಯಗಳಲ್ಲಿ ಕರ್ನಾಟಕದ ಪ್ರಭಾವ ಕೆಲಸ ಮಾಡಲಿದೆ. ಆದರೆ ಇದಕ್ಕೆ ಅಗತ್ಯವಾದ ಪೂರ್ವಸಿದ್ಧತೆಗಳನ್ನು ಹೇಗೆ ಮಾಡಿಕೊಳ್ಳಬೇಕು? ಎಂಬುದರಿಂದ ಹಿಡಿದು ಹಲವು ಮಹತ್ವದ ವಿಷಯಗಳ ಕುರಿತು ರಾಷ್ಟ್ರೀಯ ಕಾರ್ಯಕಾರಿಣಿ ಸಂದರ್ಭದಲ್ಲಿ ವರಿಷ್ಠರು ರಾಜ್ಯದ ನಾಯಕರಿಗೆ ಸೂಚನೆ ನೀಡಲಿದ್ದಾರೆ.

ಉತ್ತರ ಭಾರತದ ರಾಜ್ಯಗಳು,ಮಧ್ಯಭಾರತದ ರಾಜ್ಯಗಳು ಬಿಜೆಪಿಯ ಪರವಾದ ಒಲವು ಹೊಂದಿದ್ದು ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನ ಗಾತ್ರ ಹಿಗ್ಗಿದರೆ 2024ರ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರದ ಅಧಿಕಾರ ಗದ್ದುಗೆ ಹಿಡಿಯುವುದು ಬಿಜೆಪಿಗೆ ಸುಲಭವಾಗಲಿದೆ ಎಂಬುದು ವರಿಷ್ಠರ ಲೆಕ್ಕಾಚಾರ.

ಈ ಹಿನ್ನೆಲೆಯಲ್ಲಿ ರಾಜ್ಯದ ಬಿಜೆಪಿ ನಾಯಕರಿಗೆ ಮಹತ್ವದ ಸೂಚನೆಗಳನ್ನು ನೀಡಲಿರುವ ವರಿಷ್ಠರು ಈ ಟಾಸ್ಕ್ ಎಷ್ಟರ ಮಟ್ಟಿಗೆ ಈಡೇರಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಪರಿಶೀಲಿಸಲಿದ್ದಾರೆ ಎಂಬುದು ಮೂಲಗಳ ಹೇಳಿಕೆ.

ಗಾಳಿ ಸಹಿತ ಭಾರೀ ಮಳೆ

ತಂತಿಗಳು ತುಂಡರಿಸಲ್ಪಟ್ಟಿದ್ದು, ಮದೆನಾಡು ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೆದ್ದಾರಿಗೆ ಮರ ಬಿದ್ದ ಪರಿಣಾಮ ನೂರಾರು ವಾಹನಗಳು ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದವು. ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ. ಪ್ರಸ್ತುತ ನಾಗನಕಟ್ಟೆವರೆಗೆ ನೀರು ಹರಿಯುತ್ತಿದ್ದು, ಇದೇ ರೀತಿ ಮಳೆ ಮುಂದುವರಿದಲ್ಲಿ ಭಾಗಮಂಡಲ–ಅಯ್ಯಂಗೇರಿ ರಸ್ತೆ ಮೇಲೆ ಪ್ರವಾಹ ನೀರು ಹರಿಯುವ ಸಾಧ್ಯತೆಗಳು ಕಂಡು ಬರುತ್ತಿದೆ.

ಪ್ರವಾಹ ಮುನ್ನೆಚ್ಚರಿಕೆ: ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ಹರಿದು ಬರುತ್ತಿರುವ ಒಳ ಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದೆ. ಮಡಿಕೇರಿ, ಗಾಳಿಬೀಡು, ವಣಚಲು, ಮುಕ್ಕೋಡ್ಲು, ಮಾದಾಪುರ, ಹಟ್ಟಿಹೊಳೆ ಮತ್ತಿತ್ತರ ಕಡೆಗಳಲ್ಲಿ ಉತ್ತಮ ಮಳೆ ಸುರಿದ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯದ ನೀರಿನ ಮೂಲವಾದ ಹಟ್ಟಿಹೊಳೆ, ಮಾದಾಪುರ ಹೊಳೆಗಳಲ್ಲಿ ನೀರಿನ ಪ್ರಮಾಣ ಏರಿಕೆ ಕಂಡಿದೆ. ಮಾತ್ರವಲ್ಲದೇ, ಇನ್ನು ಕೆಲವು ದಿನಗಳ ಕಾಲ ಉತ್ತಮ ಮಳೆ ಸುರಿಯಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಹಾರಂಗಿ ಜಲಾಶಯ ಶೀಘ್ರವೇ ಭರ್ತಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಗರಿಷ್ಟ ಮಟ್ಟ ಕಾಯ್ದುಕೊಂಡು ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತದೆ ಎಂದು ಜಲಾಶಯದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾರಂಗಿ ಮತ್ತು ಕಾವೇರಿ ನದಿ ಪಾತ್ರದ ಎರಡೂ ದಂಡೆಗಳಲ್ಲಿ ವಾಸವಿರುವ ಸಾರ್ವಜನಿಕರು ತಮ್ಮ ಆಸ್ತಿ–ಪಾಸ್ತಿ, ಜನ ಜಾನುವಾರುಗಳ ರಕ್ಷಣೆಯ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಮತ್ತು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಜಲಾಶಯದ ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

ಹಾರಂಗಿ ವಿವರ: ಹಾರಂಗಿ ಜಲಾಶಯದ ಗರಿಷ್ಟ ನೀರಿನ ಮಟ್ಟ 2859 ಅಡಿಗಳಾಗಿದ್ದು, ಈಗಾಗಲೇ ಜಲಾಶಯದಲ್ಲಿ 2855.48 ಅಡಿಗಳಷ್ಟು ನೀರಿನ ಸಂಗ್ರಹವಿದೆ. ಜಲಾಶಯಕ್ಕೆ 5785 ಕ್ಯೂಸೆಕ್ ನೀರಿನ ಒಳಹರಿವು ದಾಖಲಾಗಿದ್ದು, ನದಿಗೆ 651 ಕ್ಯೂಸೆಕ್ ಹಾಗೂ ನಾಲೆಗೆ 20 ಕ್ಯೂಸೆಕ್ ನೀರನ್ನು ಹರಿಯ ಬಿಡಲಾಗಿದೆ.

ಬೀದಿ ನಾಯಿಗಳ ದಾಳಿಯಿಂದ ಆಗುವ ಹಾನಿಗೆ ಪೌರಾಡಳಿತ ಸಂಸ್ಥೆಗಳೇ ಹೊಣೆ

ಹೈಕೋರ್ಟ್ ಸ್ಪಷ್ಟ ಆದೇಶ



ಈಗಾಗಲೇ ಮೈಸೂರಿನಲ್ಲಿ ಕಾರ್ಯಾಚರಣೆ ನಡೆಯುತ್ತಿದೆ

ರಾಜ್ಯ ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲ. ಈ ಸಂಬಂಧ ಪರಿಶೀಲನೆ ನಡೆಸುತ್ತೇನೆ. ಪಾಲಿಕೆಯ ಒಂದು ತಂಡ ಹಾಗೂ ಪೀಪಲ್ ಫಾರ್ ಅನಿಮಲ್ ಸಂಸ್ಥೆಯು ಈಗಾಗಲೇ ಪ್ರತಿದಿನ ಕಾರ್ಯಾಚರಣೆ ನಡೆಸಿ, ಬೀದಿ ನಾಯಿಗಳನ್ನು ಗುರುತಿಸಿ ಅವುಗಳಿಗೆ ಸಂತಾನಹರಣ ಚಿಕಿತ್ಸೆ ನೀಡಿ, ಮತ್ತೆ ಆಯಾ ಪ್ರದೇಶಗಳಿಗೆ ಬಿಡುತ್ತಿದ್ದೇವೆ. ಮೈಸೂರು ಭಾಗದಲ್ಲಿ ರೇಬಿಸ್ ಅಥವಾ ಮಾರಣಾಂತಿಕ ದಾಳಿಯಾಗಿರುವ ಘಟನೆಗಳು ನಡೆದಿಲ್ಲ. ಕಳೆದ ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಮಗುವಿನ ಮೇಲೆ ಬೀದಿ ನಾಯಿ ದಾಳಿ ಮಾಡಿದಾಗ ಪಾಲಿಕೆ ವತಿಯಿಂದಲೇ ಮಗುವಿಗೆ ಚಿಕಿತ್ಸೆ ಕೊಡಿಸಲಾಗಿತ್ತು.

-ನಾಗರಾಜ್, ಆರೋಗ್ಯಾಧಿಕಾರಿ, ಮೈಸೂರು ಮಹಾನಗರ ಪಾಲಿಕೆ

ಮೈಸೂರು, ಜು.1(ಜಿಎ)– ಬೀದಿ ನಾಯಿಗಳ ಉಪಟಳ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದ್ದು, ಬೀದಿ ನಾಯಿಗಳ ದಾಳಿಯಿಂದ ಯಾರಾದರೂ ಸಾವನ್ನಪ್ಪಿದರೆ ಆಯಾ ಪೌರಾಡಳಿತಗಳೇ ನೇರ ಹೊಣೆ. ಪರಿಹಾರದ ರೂಪದಲ್ಲಿ ಸಂತ್ರಸ್ತರಿಗೆ 10 ಲಕ್ಷ ರೂ.ಗಳನ್ನು ನೀಡಬೇಕು ಎಂದು ತಿಳಿಸಿದೆ.

2018ರಲ್ಲಿ ಬೀದಿನಾಯಿಗಳ ದಾಳಿಯಿಂದ ತನ್ನ 22 ತಿಂಗಳ ಮಗನನ್ನು ಕಳೆದುಕೊಂಡ ಧಾರವಾಡ ನಗರದ ಮೇಸ್ತ್ರಿ ಯೂಸುಬ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರು "ಬೀದಿ ನಾಯಿಗಳ ದಾಳಿಯಿಂದ ನಾಗರಿಕರನ್ನು ರಕ್ಷಿಸುವುದು ಪುರಸಭೆಯ ಅಧಿಕಾರಿಗಳ ಶಾಸನಬದ್ಧ ಕರ್ತವ್ಯವಾಗಿದೆ. ಎಂದು ಅಭಿಪ್ರಾಯಪಟ್ಟು, ಯೂಸುಬ್‌ಗೆ ಜಿಲ್ಲಾ ಪಂಚಾಯತ್ 10 ಲಕ್ಷ ರೂ.ಗಳ ಜೊತೆಗೆ ಅವರ ವ್ಯಾಜ್ಯದ ವೆಚ್ಚ 20 ಸಾವಿರ ರೂ.ಗಳನ್ನು ಪಾವತಿಸಬೇಕು ಎಂದು ತಿಳಿಸಿದ್ದಾರೆ.

ಪಂಚಾಯತ್‌ನ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಳಗೆ ಗ್ರಾಮ ಪಂಚಾಯತ್ ಪ್ರಾಣಿಗಳ ಜನನ ನಿಯಂತ್ರಣ. ಆರೋಗ್ಯವಂತ ಬೀದಿನಾಯಿಗಳಿಗೆ ಲಸಿಕೆಯನ್ನು ಖಚಿತಪಡಿಸಿಕೊಳ್ಳಬೇಕು. ಕ್ರಿಮಿನಾಶಕ ಮತ್ತು ವ್ಯಾಕ್ಸಿನೇಷನ್‌ನ ಜವಾಬ್ದಾರಿಯನ್ನು ಎನ್‌ಜಿಒಗಳು ಅಥವಾ ಇತರ ಸಂಸ್ಥೆಗಳಿಗೆ ವಹಿಸುವುದು ಉತ್ತಮ. ಅವರ ಚಟುವಟಿಕೆಗಳ ವರದಿಯನ್ನು ನಿಯಮಿತವಾಗಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್‌ಗೆ ಅನ್ವಯವಾಗುವಂತೆ ಪರಿಶೀಲನೆಗಾಗಿ ಸಲ್ಲಿಸಬೇಕು. ಅರ್ಹ ಪಶುವೈದ್ಯರಿಂದ ಗುಣಪಡಿಸಲಾಗದ ಅಸ್ವಸ್ಥ ಅಥವಾ ಮಾರಣಾಂತಿಕವಾಗಿ ಗಾಯಗೊಂಡಿರುವ ಬೀದಿನಾಯಿಗಳನ್ನು ಪತ್ತೆಹಚ್ಚಿ ಎಬಿಸಿ ನಿಯಮದ ಪ್ರಕಾರ ದಯಾಮರಣಗೊಳಿಸಬೇಕು. ಬೀದಿ ನಾಯಿಗಳ ಬಗ್ಗೆ ದೂರುಗಳನ್ನು ಗಂಭೀರವಾಗಿ ಪರಿಗಣಿಸಬೇಕು. ನಾಯಿ ಮಾಲೀಕರು ಸಾರ್ವಜನಿಕ ಸ್ಥಳಗಳಲ್ಲಿ ಅಪಾಯ ಅಥವಾ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂಬ ಹತ್ತು ಹಲವು ನಿರ್ದೇಶನಗಳನ್ನು ನ್ಯಾಯಾಲಯವು ಅಧಿಕಾರಿಗಳಿಗೆ ನೀಡಿದೆ.



ಮೈಸೂರಿನ ನೆಕ್ಸಸ್ ಸಿಟಿ ಸೆಂಟರ್‌ನಲ್ಲಿ ನೆಚ್ಚಿನ ಬ್ರಾಂಡ್‌ಗಳ ಮೇಲೆ ಶೇ.50 ರಿಯಾಯಿತಿ

3-ದಿನ ಶಾಪಿಂಗ್ ಮೇಳ ಆರಂಭ

nexus CENTRE CITY

ಮೈಸೂರು, ಜು.1– ಮೈಸೂರಿನ ಅತ್ಯಂತ ಜನಪ್ರಿಯ ಶಾಪಿಂಗ್ ತಾಣ ನೆಕ್ಸಸ್ ಸಿಟಿ ಸೆಂಟರ್‌ನಲ್ಲಿ ನೆಚ್ಚಿನ ಬ್ರಾಂಡ್‌ಗಳ ಮೇಲೆ ಶೇ. 50 ರಿಯಾಯಿತಿ ಘೋಷಿಸಿದ್ದು, ಮೂರು ದಿನಗಳ ಶಾಪಿಂಗ್ ಮೇಳ ಆರಂಭವಾಗಿದೆ.

ನೆಕ್ಸಸ್, ಭಾರತದ ಅತೀ ದೊಡ್ಡ ರಿಟೇಲ್ ವೇದಿಕೆಯಾಗಿದ್ದು, ದೇಶದ 13 ನಗರಗಳು ಮತ್ತು 17 ಮಾಲ್‌ಗಳಲ್ಲಿ ವಿಸ್ತರಿಸಿದೆ. ಶಾಪರ್ಸ್‌ಗಳ ವಿನೂತನ ಅನುಭವ ಮತ್ತು ನಂಬಿಕೆಗಾಗಿ 'ಹರ್ ದಿನ್ ಕುಚ್ ನಯಾ' ಖಾತರಿಯನ್ನು ಗ್ರಾಹಕರಿಗೆ ನೀಡುತ್ತಿದೆ. ಕೊರೊನಾ ನಂತರ ವ್ಯವಹಾರ ಸಹಜ ಸ್ಥಿತಿಗೆ ಬರುತ್ತಿದ್ದು, ಖರೀದಿದಾರರು ಅನ್ವೇಷಿಸಲು ಉತ್ಸುಕರಾಗಿದ್ದಾರೆ ಹಾಗೂ ನೆಕ್ಸಸ್ ಸೆಂಟರ್ ಮಾಲ್‌ಗಳಿಗೆ ಅಧಿಕ ಸಂಖ್ಯೆಯಲ್ಲಿ ದಾಂಗುಡಿ ಇಡುತ್ತಿದ್ದಾರೆ.

ಎಲ್ಲಾ ಬ್ರಾಂಡ್‌ಗಳು ಶಾಪರ್ಸ್‌ಗಳಿಗೆ ಲಾಭದಾಯಕವಾಗಿದ್ದು, ಶೇ. 50 ರಷ್ಟು ರಿಯಾಯಿತಿ ಕೊಡುಗೆ ನೀಡಲಾಗುತ್ತಿದೆ. ಶಾಪಿಂಗ್ ಫ್ರೆಂಜಾ ಆರಂಭವಾಗಿದ್ದು, ಜುಲೈ 3 ರಂದು ಮುಕ್ತಾಯವಾಗಲಿದೆ. ಈ ಮೂರು ದಿನಗಳ ಶಾಪಿಂಗ್ ಮೇಳದಲ್ಲಿ ಗ್ರಾಹಕರು ರಿಯಾಯಿತಿಗಳ ಜೊತೆಗೆ ಪ್ರಮುಖ ಬ್ರಾಂಡ್‌ಗಳಲ್ಲಿ ಖಚಿತ ಬಹುಮಾನಗಳನ್ನು ಗೆಲ್ಲುವ ಅವಕಾಶವಿದೆ. ಉಡುಪುಗಳಿಂದ ಪಾದರಕ್ಷೆಗಳವರೆಗೆ ಜೀವನಶೈಲಿ ಬ್ರ್ಯಾಂಡ್‌ಗಳು ಲಭ್ಯವಿದೆ. ಲೈಫ್‌ಸ್ಟೈಲ್, ಹೋಮ್ ಸೆಂಟರ್, ಮ್ಯಾಕ್ಸ್, ಕ್ರಾಸ್‌ವರ್ಡ್ಸ್, ಫಾರೆವರ್ ನ್ಯೂ, ವಿಐಪಿ ಬ್ಯಾಗ್ಸ್, ಹೈ ಡಿಸೈನ್, ವಿಲ್ಡ್‌ಕ್ರಾಫ್ಟ್, ವಿಸ್ಮಯ್, ಜಿವಾಮೆ, ಮದರ್‌ಕೇರ್, ಡಬ್ಲ್ಯು, ಓನ್ಲಿ, ಜಾಕ್ ಅಂಡ್ ಜೋನ್ಸ್‌ಗಳ ಮೇಲೆ ಶೇ. 50 ರಷ್ಟು ರಿಯಾಯಿತಿ ಲಭ್ಯವಿದೆ.

ದಕ್ಷ ಕಾಲೇಜಿಗೆ ಶ್ರೇಷ್ಠತಾ ಪ್ರಮಾಣ ಪತ್ರ



ಮೈಸೂರಿನ ದಕ್ಷ ಪಿಯು ಕಾಲೇಜಿಗೆ 'ಅತ್ಯುತ್ತಮ ಶೈಕ್ಷಣಿಕ ನಾಯಕತ್ವ ಮತ್ತು ಅಭಿವೃದ್ಧಿ ಸೇವಾ ಶ್ರೇಷ್ಠತೆ' ಪ್ರಮಾಣಪತ್ರ ಲಭಿಸಿದೆ. ಇತ್ತೀಚೆಗೆ ಗೋವಾದಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಆಯುಷ್ ಸಚಿವಾಲಯದ ಸದಸ್ಯ ನಿರ್ದೇಶಕ ಡಾ. ದಿನೇಶ್ ಉಪಾಧ್ಯಾಯ ಅವರು ದಕ್ಷ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಪಿ. ಜಯಚಂದ್ರರಾಜು ಅವರಿಗೆ ಪ್ರಮಾಣಪತ್ರ ನೀಡಿದರು. ದಕ್ಷ ಕಾಲೇಜಿನಲ್ಲಿ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಬಿಕಾಂ, ಬಿಬಿಎ ಆನರ್ಸ್ ಪದವಿ ಕೋರ್ಸ್‌ಗಳಿಗೆ ಮೈಸೂರು ವಿವಿಗೆ ಸಂಯೋಜಿತವಾಗಿರುವ ಪಠ್ಯಕ್ರಮಗಳಿಂದ ಅನುಮೋದನೆ ನೀಡಲಾಗಿದೆ.

ಮುಡಾದಲ್ಲಿ ಇಬ್ಬರು ಪ್ರಥಮ ದರ್ಜೆ ಸಹಾಯಕರ ಎತ್ತಂಗಡಿ

ಮೈಸೂರು, ಜು.1 (ಆರ್‌ಕೆ)–ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು ಎತ್ತಂಗಡಿ ಮಾಡಲಾಗಿದೆ.

ಪ್ರಾಧಿಕಾರದ ಆಯುಕ್ತರ ಆಪ್ತ ಸಹಾಯಕರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್.ದೀಪಕ್ ಹಾಗೂ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿ ಪ್ರಥಮ ದರ್ಜೆ ಸಹಾಯಕ ಕೆ.ಸಿ.ಉಮೇಶ್ ಅವರನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಕೆ.ಲತಾ ಅವರು ಜೂನ್ 29ರಂದು ಅಧಿಕೃತ ಜ್ಞಾಪನ ಹೊರಡಿಸಿದ್ದಾರೆ.

ಮುಡಾ ವಿಶೇಷ ಭೂಸ್ವಾಧೀನಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್‌ರನ್ನು ಆಯುಕ್ತಾಲಯದ ಕಚೇರಿಗೆ ಇತ್ತೀಚೆಗೆ ಆಂತರಿಕ ವರ್ಗಾವಣೆ ಮಾಡಲಾಗಿತ್ತು. ಇದೀಗ ಅವರನ್ನು ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಲಾಗಿದೆ. ಅದೇ ರೀತಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಕೆ.ಸಿ.ಉಮೇಶ್‌ರನ್ನು ವರ್ಗಾವಣೆ ಮಾಡಿ, ಸರ್ಕಾರ ಆದೇಶ ಹೊರಡಿಸಿದ್ದು, ಅಂತರ ನಗರಾಭಿವೃದ್ಧಿ ಪ್ರಾದಿಕಾರಕ್ಕೆ ಪ್ರಥಮ ದರ್ಜೆ ಸಹಾಯಕ ವರ್ಗಾವಣೆ ಅಚ್ಚರಿ ಮೂಡಿಸಿದೆ ಎಂದು ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ 'ಮೈಸೂರು ಮಿತ್ರ'ನಿಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಪ್ರತಿಕ್ಷಣವೂ ಅಮೂಲ್ಯ

ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಗಂಗಾವತಿ ಕಿವಿಮಾತು



ಮೈಸೂರು, ಜು.1(ಎಸ್‌ಪಿಎನ್)– ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಾಧಿಸುವ ಗುರಿ ಇರಬೇಕು. ವಿದ್ಯಾರ್ಥಿ ದಿಸೆಯಲ್ಲಿ ಸಮಯ ವ್ಯರ್ಥ ಮಾಡದೇ ತಾವು ಅಂದುಕೊಂಡ ಗುರಿ ತಲುಪಲು ಶ್ರಮಿಸಬೇಕು ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಗಂಗಾವತಿ ಸಲಹೆ ನೀಡಿದರು.

ಮೈಸೂರು ಹೊಸಮಠದ ಆವರಣದಲ್ಲಿ ಶ್ರೀ ನಟರಾಜ ಮಹಿಳಾ ಪಿಯು ಕಾಲೇಜು ವತಿಯಿಂದ 2021–22ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ವ್ಯಾಸಂಗ ಅವಧಿಯಲ್ಲಿ ಒಂದೊಂದು ಕ್ಷಣವೂ ಅಮೂಲ್ಯ ಸಮಯಕ್ಕಿರುವ ಮಹತ್ವವನ್ನು ಅರಿತು ಶಿಕ್ಷಕರ ಮಾರ್ಗದರ್ಶನದಲ್ಲಿ ಗುರಿ ಸಾಧಿಸುವ ಕಡೆ ಗಮನಹರಿಸುವಂತೆ ಸಲಹೆ ನೀಡಿದ ಅವರು, ವಿದ್ಯಾರ್ಥಿಗಳ ನಡೆ–ನುಡಿ ಎಲ್ಲವೂ ಗುರಿ ಸಾಧಿಸುವಂಥ ಗಮನ ಇರಬೇಕು ಎಂದು ಕಿವಿ ಮಾತು ಹೇಳಿದರು.

ಅಧ್ಯಯನದ ಜೊತೆಗೆ ಸಾಮಾಜಿಕ ಕಳಕಳಿ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ದೇಶದ ಉನ್ನತಿಗೆ ಶ್ರಮಿಸಬೇಕು. ದೇಶದ ಭವಿಷ್ಯಕ್ಕಾಗಿ ತಮ್ಮ ಸಾಧನೆ ಮೀಸಲಿಡಬೇಕು. ಮಠದ ಆಶ್ರಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಇಲ್ಲಿನ ತತ್ವಾದರ್ಶಗಳನ್ನು ಮುಂದಿನ ಜೀವನದಲ್ಲೂ ಅಳವಡಿಸಿಕೊಂಡು ತಾವು ಓದಿದ ವಿದ್ಯಾಸಂಸ್ಥೆಗೆ ಉತ್ತಮ ಹೆಸರು ತರಬೇಕು ಎಂದರಲ್ಲದೆ, ಈ ನಿಟ್ಟಿನಲ್ಲಿ ಮಠದ ಕಾರ್ಯ ಶ್ಲಾಘನೀಯ ಎಂದರು.

ಮೈಸೂರು ನಗರ ಪಾಲಿಕೆ ಮೇಯರ್ ಸುನಂದಾ ಪಾಲನೇತ್ರ ಮಾತನಾಡಿ, ಆದರ್ಶವಿಲ್ಲದ ಬದುಕಿಗೆ ಅರ್ಥವಿಲ್ಲ. ಹಾಗಾಗಿ ಪ್ರತಿಯೊಬ್ಬರು ಸಾರ್ಥಕ ಜೀವನ ನಡೆಸಬೇಕಾಗಿದೆ. ಬದುಕಿನಲ್ಲಿ ಸಾಧನೆ ಹಂಬಲ ಇದ್ದರೆ ಮಾತ್ರ ಸಾಧನೆಯ ಶಿಖರ ಮುಟ್ಟಲು ಸಾಧ್ಯ ಎಂದರು.

ಈ ವೇಳೆ ಹೊಸಮಠದ ಶ್ರೀ ಚಿದಾನಂದಸ್ವಾಮೀಜಿ, ನಟರಾಜ ಪಿಯು ಕಾಲೇಜಿನ ಪ್ರಾಂಶುಪಾಲರಾದ ವಿ.ಡಿ.ಸುನೀತಾರಾಣಿ ನಗರ ಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ ಇತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ನಾಳೆ ಕೆಲವೆಡೆ ನೀರು ಸರಬರಾಜು ವ್ಯತ್ಯಯ

ಮೈಸೂರು, ಜು.1–ಮೇಟಗಳ್ಳಿ ಸಬ್ ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್ ಇಲಾಖೆ ತ್ರೈಮಾಸಿಕ ಕಾರ್ಯ ನಿರ್ವಹಣೆಹಮ್ಮಿಕೊಂಡಿದ್ದ ಇದರಿಂದ ವಿದ್ಯುತ್ ನಿಲುಗಡೆಯಾಗುವುದರಿಂದ ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಯಾದವಗಿರಿ, ಬನ್ನಿಮಂಟಪ ಎ, ಬಿ, ಸಿ ಲೇಔಟ್, ವೀರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರ ನಗರ, ತಿಲಕ್ ನಗರ, ಬಡೇಮಕಾನ್, ಹಲೀಂನಗರ, ದೇವರಾಜ ಮೊಹಲ್ಲಾ ಭಾಗಶಃ, ನಜರ್‌ಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ವಿಶ್ವೇಶ್ವರನಗರ, ಚಾಮುಂಡಿಪುರಂ, ದೇವರಾಜ ಮೊಹಲ್ಲಾ, ಲೂರ್ದ್‌ನಗರ, ಮೀನಾಬಜಾರ್, ವಾರ್ಡ್ ಸಂಖ್ಯೆ 8, 17, 18, 19, 23 ರಿಂದ 27ರವರೆಗೆ, ವಾರ್ಡ್ ನಂ. 40, 41, 55, 60, 61, 62 ಹಾಗೂ ಮೇಟಗಳ್ಳಿ ಮತ್ತು ಹೆಬ್ಬಾಳು ಕೈಗಾರಿಕಾ ಪ್ರದೇಶಗಳು ಹಾಗೂ ಇತ್ಯಾದಿ ಪ್ರದೇಶಗಳಲ್ಲಿ ನೀರು ಸರಬರಾಜಲ್ಲಿ ವ್ಯತ್ಯಯವಾಗಲಿದೆ.

ಡಿಪ್ಲೊಮಾ ಪ್ರವೇಶಕ್ಕೆ ಅವಕಾಶ

ಮೈಸೂರು, ಜು.1–ಮೈಸೂರಿನ ಜೆಎಸ್‌ಎಸ್ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ 2022–23ನೇ ಸಾಲಿನಲ್ಲಿ ಸರ್ಕಾರಿ ಕೋಟಾದಡಿ ಲಭ್ಯವಿರುವ ಡಿಪ್ಲೊಮಾ ಪ್ರವೇಶಕ್ಕೆ ಸೀಟುಗಳನ್ನು ಮೊದಲು ಬಂದವರಿಗೆ ಮೊದಲು ಅವಕಾಶದ ಆಧಾರದ ಮೇಲೆ ನೇರ ಪ್ರವೇಶ ಪ್ರಕ್ರಿಯೆಯನ್ನು 30.06.2022ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಪಿ.ಎಸ್. ಶಿವಕುಮಾರ್ (ಪ್ರಾಂಶುಪಾಲರು) (94490 45391) ಇವರನ್ನು ಸಂಪರ್ಕಿಸಬಹುದು.

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

ರಕ್ತದಾನ ಮಾಡಿದ ವೈದ್ಯರು, ವಿದ್ಯಾರ್ಥಿಗಳು



ಮೈಸೂರು, ಜು. 1 (ಆರ್‌ಕೆ)– ಮೈಸೂರಿನ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಸೇರಿದಂತೆ ಮೈಸೂರಿನ ಹಲವು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಇಂದು ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೈಸೂರಿನ ಹೃದಯ ಭಾಗದಲ್ಲಿರುವ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಏರ್ಪಡಿಸಿದ್ದ ವೈದ್ಯರ ದಿನಾಚರಣೆ ಮತ್ತು ರಕ್ತದಾನ ಶಿಬಿರವನ್ನು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ಎಲ್. ರಘುನಾಥ್ ಉದ್ಘಾಟಿಸಿದರು.

ಈ ಸಂದರ್ಭ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೈದ್ಯರು ರೋಗಿಗಳ ಜೀವ ಉಳಿಸುವ ದೇವರು ಎಂದು ಹೇಳಲಾಗುತ್ತಿದೆ. ಮಾನಸಿಕ ಹಾಗೂ ದೈಹಿಕವಾಗಿ ನೋವು ಅನುಭವಿಸುತ್ತಿರುವವರಿಗೆ ಸಂಜೀವಿನಿಯಂತೆ ಸೇವೆ ಸಲ್ಲಿಸುವ ವೈದ್ಯರು ರೋಗಿಗಳ ಪಾಲಿಗೆ ಕಣ್ಣಿಗೆ ಕಾಣುವ ಜೀವಂತ ದೇವರಾಗಿ ಕಾಣಿಸುತ್ತಾರಾದ್ದರಿಂದ ಸಮಾಜದಲ್ಲಿ ವೈದ್ಯರಿಗೆ ವಿಶೇಷ ಸ್ಥಾನವಿದೆ ಎಂದು ತಿಳಿಸಿದರು.

ಕೆ.ಆರ್. ಆಸ್ಪತೆ ರಕ್ತನಿಧಿ ವಿಭಾಗ ಮತ್ತು ರೆಡ್‌ಕ್ರಾಸ್ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿರುವ ರಕ್ತದಾನ ಶಿಬಿರದಲ್ಲಿ ರಕ್ತ ನೀಡುವ ದಾನಿಗಳು ಇತರರ ಜೀವ ಉಳಿಸಲು ಕಾರಣರಾಗುತ್ತಾರೆ. ಎಂದು ಅವರು ತಿಳಿಸಿದರು. ಸರ್ಕಾರಿ ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ. ಗಜಾನನ ಹೆಗಡೆ, ವಕೀಲ ವೈದ್ಯನಾಥ, ರೆಡ್‌ಕ್ರಾಸ್ ಸಂಸ್ಥೆಯ ಡಾ. ಜಯಂತ್, ಪಂಚಗವ್ಯ ವಿಭಾಗದ ಡಾ. ಡಿ.ಪಿ. ರಮೇಶ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೆ.ಆರ್., ಚೆಲುವಾಂಬ, ಪಿಕೆಟಿಬಿ ಆಸ್ಪತ್ರೆ, ಜೆಎಸ್‌ಎಸ್, ಅಪೋಲೋ ಬಿಜಿಎಸ್, ಸುಯೋಗ್, ಐಶ್ವರ್ಯ, ಬೃಂದಾವನ, ಮಣಿಪಾಲ್, ಶಾಂತವೇರಿ ಗೋಪಾಲಗೌಡ, ಕಾವೇರಿ ಸೇರಿದಂತೆ ಮೈಸೂರಿನ ಎಲ್ಲಾ ಆಸ್ಪತ್ರೆಗಳಲ್ಲಿ ಇಂದು ವೈದ್ಯರ ದಿನವನ್ನು ಅರ್ಥಗರ್ಭಿತವಾಗಿ ಆಚರಿಸಲಾಯಿತು.

ವಿವಿಧ ಕಾಮಗಾರಿಗಳಿಗೆ ಶಾಸಕ ಜಿಟಿಡಿ ಚಾಲನೆ



ಮೈಸೂರು, ಜು.1–ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೋಗಾದಿ 2ನೇ ಹಂತದಲ್ಲಿ 4 ಕೋಟಿ 55 ಲಕ್ಷ ವೆಚ್ಚದಲ್ಲಿ ನಿರ್ಮಿತಿ ಕೇಂದ್ರ ರಸ್ತೆ, ಆದಿಚುಂಚನಗಿರಿ ಮಠದ ರಸ್ತೆ, ರಿಂಗ್ ರಸ್ತೆಯಿಂದ ಬೋಗಾದಿ 2ನೇ ಹಂತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಹೈಟೆನ್ಷನ್ ರಸ್ತೆಗಳ ಅಗಲೀಕರಣ ಮತ್ತು ಮರುಡಾಂಬರೀಕರಣಕ್ಕೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದರು.

ಬೋಗಾದಿ 2ನೇ ಹಂತ (ದಕ್ಷಿಣ)ದಲ್ಲಿ 80 ಲಕ್ಷ ವೆಚ್ಚದಲ್ಲಿ ಒಳಚರಂಡಿ ಪೈಪ್ ಬದಲಾವಣೆ ಕಾಮಗಾರಿಗೂ ಇದೇ ವೇಳೆ ಗುದ್ದಲಿ ಪೂಜೆ ನೆರವೇರಿಸಿದರು.

ಬೋಗಾದಿ 2ನೇ ಹಂತಕ್ಕೆ ಸಮರ್ಪಕ ಕುಡಿಯುವ ನೀರಿಗೆ ನಿವಾಸಿಗಳು ಹಲವು ಬಾರಿ ಬೇಡಿಕೆ ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಟ್ಯಾಂಕ್ ನಿರ್ಮಾಣ ಮಾಡಲಾಗಿತ್ತು. ಈ ಟ್ಯಾಂಕ್‌ಗೆ ವಿಜಯನಗರ 2ನೇ ಹಂತದಲ್ಲಿರುವ ಕಾವೇರಿ ನೀರಿನ ಮುಖ್ಯ ಟ್ಯಾಂಕ್‌ನಿಂದ 3 ಕೋಟಿ 50 ಲಕ್ಷ ವೆಚ್ಚದಲ್ಲಿ ಪೈಪ್‌ಲೈನ್ ಅಳವಡಿಸಿ, ಇಂದು ಬೋಗಾದಿ 2ನೇ ಹಂತ ಮತ್ತು ಸುತ್ತಮುತ್ತಲಿನ ಬಡಾವಣೆಗಳಿಗೆ ಕುಡಿಯುವ ನೀರನ್ನು ಕಲ್ಪಿಸಲಾಯಿತು.

ನಂತರ 60 ಲಕ್ಷ ವೆಚ್ಚದಲ್ಲಿ ವಾರ್ಡ್ ನಂ.45ರ ಶಾರದಾದೇವಿನಗರದ ರಸ್ತೆ ಡಾಂಬರೀಕರಣಕ್ಕೂ ಶಾಸಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾಪೌರರಾದ ಸುನಂದಾ ಪಾಲನೇತ್ರ, ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಹರೀಶ್‌ಗೌಡ, ಪಾಲಿಕೆ ಸದಸ್ಯರಾದ ಸವಿತ ಸುರೇಶ್, ನಿರ್ಮಲ ಹರೀಶ್, ಮುಖಂಡರಾದ ಉಮಾಶಂಕರ್, ಜಯರಾಂ, ಶೇಖರ್(ಕೆ.ಜಿ.ಕೊಪ್ಪಲು), ಸುರೇಶ್, ಹರೀಶ್, ಟೆಂಟ್ ಕುಮಾರ್, ರಮೇಶ್, ಶಶಿ, ಪ್ರಸಾದ್, ಪ್ರಕಾಶ್, ತಿಮ್ಮೇಗೌಡ, ವೆಂಕಟೇಶ್, ಅಧಿಕಾರಿಗಳಾದ ಕಿರಣ್, ಸತ್ಯಮೂರ್ತಿ, ಲೋಹಿತ್ ಹಾಗೂ ಹಲವಾರು ಮುಖಂಡರು ಭಾಗವಹಿಸಿದ್ದರು.

ಉಚಿತ ತಪಾಸಣೆ ಮತ್ತು ವಿಶೇಷ ಚಿಕಿತ್ಸಾ ಶಿಬಿರ

ಮೈಸೂರು, ಜು.1– ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ 2022ರ ಜುಲೈ 1 ರಿಂದ 31 ರವರೆಗೆ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಸೂತಿ ತಂತ್ರ ಮತ್ತು ಸ್ತ್ರೀರೋಗ ವಿಭಾಗದ ಓಪಿಡಿ ಸಂಖ್ಯೆ 11 ರಲ್ಲಿ ಉಚಿತ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ವಿಶೇಷವಾಗಿ ಗರ್ಭದಾನ, ಗರ್ಭಸಂಸ್ಕಾರ, ಗರ್ಭಿಣಿಯ ಆಹಾರ ಮತ್ತು ವ್ಯಾಯಾಮ, ವಿಚಾರ ಉಪಚಾರಗಳ ಬಗ್ಗೆ ಸಮಗ್ರ ಮಾಹಿತಿ, ಉಚಿತ ತಪಾಸಣೆ ವಿಶೇಷ ಚಿಕಿತ್ಸೆ ಔಷಧೋಪಚಾರಗಳನ್ನು ನೀಡಲಾಗುವುದು ಎಂದು ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲಸ ಖಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ವಿವಿಧೆಡೆ

ಪೌರ ಕಾರ್ಮಿಕರ ಪ್ರತಿಭಟನೆ

ಮೈಸೂರು, ಜು.1– ಕೆಲಸ ಖಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪೌರ ಕಾರ್ಮಿಕರು ಹುಣಸೂರು, ಹೆಚ್.ಡಿ.ಕೋಟೆ, ಸರಗೂರು, ನಂಜನಗೂಡು ಹಾಗೂ ಬನ್ನೂರಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.





ಹುಣಸೂರು: ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಸಮಿತಿ ಸೂಚನೆ ಮೇರೆಗೆ ಇಲ್ಲಿನ ನಗರಸಭೆ ಹೊರಗುತ್ತಿಗೆ ಪೌರ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.

ಸಫಾಯಿ ಕರ್ಮಚಾರಿಗಳ ಜಿಲ್ಲಾ ಸಮಿತಿ ಸದಸ್ಯ ಕೆ.ಲಕ್ಷ್ಮಣ್ ಮಾತನಾಡಿ, ಕೆಲಸ ಖಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಗರದಲ್ಲಿ ಸುಮಾರು 250 ಪೌರಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಹೀಗಾಗಿ ಸರ್ಕಾರ ಪೌರ ಹಾಗೂ ಹೊರಗುತ್ತಿಗೆ ಕಾರ್ಮಿಕರಿಗೆ ಉಚಿತವಾಗಿ ಮನೆ ನಿರ್ಮಿಸಿ ಕೊಡಬೇಕು. ಕಸ ಸಾಗಿಸುವ ವಾಹನ ಚಾಲಕರು, ವಾಟರ್ ಮನ್, ಡೇಟಾ ಆಪರೇಟರ್, ಯುಜಿಡಿ ಕಾರ್ಮಿಕರು, ಲೋಡರ್, ಕ್ಲೀನರ್ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಬದಲು ನೇರ ನೇಮಕಾತಿ ಪದ್ಧತಿ ಜಾರಿಗೊಳಿಸಬೇಕು. ನೇರಪಾವತಿ ಪೌರ ಕಾರ್ಮಿಕರು ಹಾಗೂ ಹೊರಗುತ್ತಿಗೆ ಕಾರ್ಮಿಕರಿಗೆ ಮಾಸಿಕ ರಜೆ (ಸಿಎಲ್) ನೀಡಬೇಕು. ಪೌರ ಕಾರ್ಮಿಕರಿಗೆ 75 ಸಾವಿರ ರೂ. ಬೋನಸ್ ನೀಡುವುದು. ಚಾಲಕರಿಗೂ ಬೆಳಗಿನ ಉಪಹಾರ ನೀಡುವುದು. ಲೋಡರ್, ಕ್ಲೀನರ್, ವಾಹನ ಚಾಲಕರು ಹಾಗೂ ಯುಜಿಡಿ ಕಾರ್ಮಿಕರಿಗೂ ವಿಮೆ ಮತ್ತು ಆರೋಗ್ಯ ತಪಾಸಣೆಯನ್ನು 3 ತಿಂಗಳಿಗೊಮ್ಮೆ ಮಾಡಿಸುವುದು. ಕಾರ್ಮಿಕರ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಶಾಸಕ ಹೆಚ್.ಪಿ.ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಹೆಚ್.ಪಿ.ಮಂಜುನಾಥ್, ದೂರವಾಣಿ ಮೂಲಕ ಪೌರಾಡಳಿತ ಇಲಾಖೆ ಹಿರಿಯ ಅಧಿಕಾರಿ ಡಾ. ಅಜಯ್ ನಾಗಭೂಷಣ್‌ರನ್ನು ಸಂಪರ್ಕಿಸಿ ಮುಷ್ಕರ ಹಾಗೂ ಬೇಡಿಕೆಗಳ ಕುರಿತಂತೆ ಮಾಹಿತಿ ನೀಡಿ, ಮುಖಂಡರು ಹಾಗೂ ಜನಪ್ರತಿನಿಧಿಗಳ ಸಭೆ ಆಯೋಜಿಸುವಂತೆ ಸೂಚಿಸಿದ ಮೇರೆಗೆ ಜು.4ರಂದು ಮಧ್ಯಾಹ್ನ 3 ಗಂಟೆಗೆ ಮೈಸೂರಿನಲ್ಲಿ ಹುಣಸೂರು ಪೌರ ಕಾರ್ಮಿಕ ಮುಖಂಡ ರೊಂದಿಗೆ ನಗರದ ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಭೆ ನಡೆಸುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ನಗರಸಭಾಧ್ಯಕ್ಷೆ ಸಮೀನಾ ಪರ್ವೀನ್, ಉಪಾಧ್ಯಕ್ಷ ದೇವನಾಯಕ, ಡೇಟಾ ಎಂಟ್ರಿ ಆಪರೇಟರ್‌ಗಳಾದ ಸುಧೀರ್, ಪೌರಕಾರ್ಮಿಕ ಮುಖಂಡರಾದ ಮುರುಗೇಶ್, ಲಕ್ಷ್ಮಣ್, ಕಣ್ಣಯ್ಯ, ಪೆರುಮಾಳ್, ದಿನೇಶ್, ಮಾದ, ರಮೇಶ್, ನಗರಸಭಾ ಸದಸ್ಯರು ಹಾಗೂ ದಲಿತ ಮುಖಂಡರಾದ ನಿಂಗರಾಜ್ ಮಲ್ಲಾಡಿ, ಬಿ.ಶಿವಣ್ಣ, ಶೇಖರ್, ಲಕ್ಷ್ಮಣ್, ಕೆಂಪರಾಜ್, ಮುರುಗೇಶ್, ಗಜೇಂದ್ರ, ಡಿ.ಕುಮಾರ್ ಇನ್ನಿತರರಿದ್ದರು.

ಹೆಚ್.ಡಿ.ಕೋಟೆ: ಪಟ್ಟಣದಲ್ಲಿ ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಈ ವೇಳೆ ವಾಟರ್‌ಮನ್‌ಗಳ ಸಂಘದ ಅಧ್ಯಕ್ಷ ರಂಗ, ಮುರುಗೇಶ, ಶ್ರೀರಂಗ, ಶಿವಕುಮಾರ, ಲಕ್ಷ್ಮಣ, ಉಮೇಶ, ಮೋಹನ, ಪಳನಿ, ಪ್ರದೀಪ, ನವೀನ, ಪ್ರಶಾಂತಿ, ಗಣೇಶ, ಮಂಜು, ರಾಜಶೇಖರ, ಪ್ರತಾಪ, ಕುಮಾರ, ರಂಗ, ಪ್ರಕಾಶ್, ಸತ್ಯರಾಜು, ಮುರುಗೇಶ, ಜೆ.ಬಸಪ್ಪ, ಸೋಮನಾಯ್ಕ, ಮುನ್ನಾಭಾಂಯ್, ಯದುನಂದನ್, ನಂದಿನಿ ಇದ್ದರು.

ಬನ್ನೂರು: ಪೌರ ಕಾರ್ಮಿಕರನ್ನು ಕಸದಂತೆ ಕಾಣುವ ಮೂಲಕ ಅವರ ಜೀವನ ನಿರ್ವಹಣೆಗೆ ಸರ್ಕಾರ ಅಡ್ಡಿ ಮಾಡುತ್ತಿದೆ ಎಂದು ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ವಿಭಾಗೀಯ ಸಂಚಾಲಕ ಕೆ.ನಂಜಪ್ಪ ಬಸವನಗುಡಿ ಆರೋಪಿಸಿದರು.

ಪಟ್ಟಣದ ಪುರಸಭೆ ಆವರಣದಲ್ಲಿ ಶುಕ್ರವಾರ ಗುತ್ತಿಗೆ ಪೌರಕಾರ್ಮಿಕರು ಸೇವೆ ಖಾಯಂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸರ್ಕಾರದ ನೇರ ಪಾವತಿ ಯೋಜನೆ ಪೌರ ಕಾರ್ಮಿಕರಿಗೆ ಮಾರಕವಾಗಿದ್ದು, ಅವರಿಗೆ ಆರೋಗ್ಯ ಭದ್ರತೆ, ಮೃತರಾದರೆ ಅನುಕಂಪದ ಕೆಲಸ, ನಿವೃತ್ತರಾದರೆ ಪೆನ್ಷನ್, ಗ್ರಾಚ್ಯುಟಿ ಸೇರಿದಂತೆ ಯಾವುದೇ ಸೌಲಭ್ಯ ಸಿಗದೆ ಅವರ ಕುಟುಂಬಗಳು ಬೀದಿ ಪಾಲಾಗುತ್ತದೆ ಎಂದರು. ಪ್ರತಿಭಟನೆಯಲ್ಲಿ ನಾರಾಯಣ್, ಅಧ್ಯಕ್ಷ ಡಿ.ಬನ್ನಾರಿ, ಉಪಧ್ಯಕ್ಷ ಶ್ರೀನಿವಾಸ, ಪ್ರಧಾನ ಕಾರ್ಯದರ್ಶಿ ಮಹದೇವು, ಸಹಕಾರ್ಯದರ್ಶಿ ಸುಕಂದರಾಜ, ಖಜಾಂಚಿ ಕಾರ್ತಿಕ್, ಉಪ ಖಜಾಂಚಿ ಮುನಿಯ, ಸಂಚಾಲಕ ನಾಗರಾಜು, ನಿರ್ದೇಶಕರಾದ ಸತೀಶ್, ರವಿಕುಮಾರ್, ಸಂತೋಷ್, ಲಕ್ಷ್ಮಣ, ಮಂಜು, ಮಹದೇವ, ನರಸಿಂಹ, ಪಳನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಂಜನಗೂಡು: ಪೌರ ಕಾರ್ಮಿಕರ ಮಾದರಿ ನೇರವೇತನ ಜಾರಿಗೊಳಿಸುವಂತೆ ಹಾಗೂ 2ನೇ ಹಂತದ ಪೌರಕಾರ್ಮಿಕರ ನೇಮಕಾತಿಗೆ ಒತ್ತಾಯಿಸಿ ನಗರಸಭೆಯ ಹೊರಗುತ್ತಿಗೆ ಕಾರ್ಮಿಕರು ಸ್ವಚ್ಛತೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದರು.

ನಗರಸಭಾ ಕಚೇರಿ ಮುಂಭಾಗ ಜಮಾವಣೆಗೊಂಡ ಕಸ ಸಾಗಿಸುವ ವಾಹನ ಚಾಲಕರು, ವಾಟರ್‌ಮೆನ್‌ಗಳು, ಡಾಟ ಆಪರೇಟರ್ಸ್, ಕಸ ನಿರ್ವಹಣೆ ಸಹಾಯಕರು, ಒಳಚರಂಡಿ ಕಾರ್ಮಿಕರು, ಸ್ಮಶಾನ ಕಾವಲುಗಾರರು, ಖಾಯಂ ನೇಮಕಾತಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ನಗರಸಭಾ ಸದಸ್ಯರಾದ ಮಹೇಶ್, ಗಂಗಾಧರ್, ಮಹದೇವ ಪ್ರಸಾದ್, ಸಿದ್ದರಾಜು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪೌರಕಾರ್ಮಿಕರ ಮಹಾಸಂಘದ ಜಿಲ್ಲಾಧ್ಯಕ್ಷ ಬಿ.ಚೆಲುವರಾಜು, ನೇರಪಾವತಿ ಪೌರ ಕಾರ್ಮಿಕರಾದ ಎಂ.ಆಂಡವ, ಹೇಮಂತ, ರಘುವರನ್, ರಂಗನಾಥ್, ವಾಹನಚಾಲಕರಾದ ಮಣಿ, ಪವನ್‌ಕುಮಾರ್, ಪ್ರಸನ್ನ ಕುಮಾರ್, ವಾಟರ್‌ಮೆನ್‌ಗಳಾದ ನಾಗೇಂದ್ರ, ನಾಗರಾಜು, ಶರಣ್, ಲೋಡರ್ಸ್‌ಗಳಾದ ರಾಜೇಂದ್ರ, ಶೇಖರ್, ಸಂತೋಷ, ಸೇರಿದಂತೆ ಹಲವರಿದ್ದರು.

ಸರಗೂರಲ್ಲೂ ಪೌರ ಕಾರ್ಮಿಕರ ಮುಷ್ಕರ



ಸರಗೂರು, ಜು.1 (ನಾಗೇಶ್)– ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರಗೂರು ಪಟ್ಟಣ ಪಂಚಾಯಿತಿ ನೇರ ಪಾವತಿ, ಹೊರ ಗುತ್ತಿಗೆ ಪೌರ ಕಾರ್ಮಿಕರು, ವಾಹನ ಚಾಲಕರು ಮತ್ತು ವಾಟರ್‌ಮನ್‌ಗಳ ಸಂಘದ ನೇತೃತ್ವದಲ್ಲಿ ಶುಕ್ರವಾರ ಪೌರ ಕಾರ್ಮಿಕರು ಪಟ್ಟಣ ಪಂಚಾಯತ್ ಎದುರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದರು.

ಪಟ್ಟಣ ಪಂಚಾಯಿತಿ ಸದಸ್ಯ ಶ್ರೀನಿವಾಸ್ ಮಾತನಾಡಿ, ಪಟ್ಟಣದ ಸ್ವಚ್ಛತೆಯಲ್ಲಿ ಪೌರ ಕಾರ್ಮಿರ ಪಾತ್ರ ಅಪಾರ. ಅವರ ಬದುಕಿಗೆ ಆಸರೆಯಾಗುವುದು ಎಲ್ಲರ ಕರ್ತವ್ಯ. ಹೀಗಾಗಿ ಕೂಡಲೇ ರಾಜ್ಯ ಸರ್ಕಾರ ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು. ಪ್ರಸ್ತುತ ಪೌರ ಕಾರ್ಮಿಕರಿಗೆ ಕೆಲಸ, ಆರೋಗ್ಯ ಭದ್ರತೆ ಇಲ್ಲ. ಒಂದು ವೇಳೆ ಪೌರ ಕಾರ್ಮಿಕರು ಮೃತಪಟ್ಟರೇ ಕುಟುಂಬದ ಸದಸ್ಯರಿಗೆ ಯಾವುದೇ ಅನುಕಂಪದ ಕೆಲಸ ಇಲ್ಲದಾಗಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೌರಕಾರ್ಮಿಕರ ಸೇವೆ ಖಾಯಂಗೊಳಿಸಲು ಮುಂದಾಗಬೇಕು. ಅಲ್ಲದೇ ಅವರ ಬೇಡಿಕೆ ಈಡೇರಿಕೆಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಫಾಯಿ ಕರ್ಮಚಾರಿ ಪುನರ್ವಸತಿ ಜಾಗೃತಿ ಸಮಿತಿ ಅಧ್ಯಕ್ಷೆ ಲಕ್ಷ್ಮಿ, ಪಪಂ ಸದಸ್ಯರಾದ ಎಸ್.ಎಲ್.ರಾಜಣ್ಣ, ನೂರಾಳ ಸ್ವಾಮಿ, ಚಲುವಕೃಷ್ಣ, ಹೇಮಾವತಿ, ಹೋರಾಟ ಸಮಿತಿ ಸದಸ್ಯ ಕೃಷ್ಣ, ಶಿವಣ್ಣ, ಜೆಡಿಎಸ್ ಮುಖಂಡರಾದ ಎಂ.ನಾಗರಾಜು, ಸತೀಶ್ ಕದಂಬ, ನೀಲಾಧರ, ಪುಟ್ಟಹನುಮಯ್ಯ, ಮಂಜುನಾಥ್, ಪೌರ ಕಾರ್ಮಿಕರ ಕಾಲೋನಿ ಯಜಮಾನರಾದ ಮಾಗಳ್ಳಿ, ಬಣ್ಣಾರಿ, ನೇರಪಾವತಿ ನೌಕರರಾದ ಆರ್ಮುಗ, ಎಸ್.ಆರ್.ರಾಜು, ಸುಬ್ರಹ್ಮಣ್ಯ, ನಂಜಮ್ಮ, ರಂಗನಾಥ್, ಚಾಲಕರಾದ ನಾಗರಾಜು, ಅಕ್ಷಯ್, ವಿಜಯ್, ನಂದೀಶ್, ರಾಮಚಂದ್ರ, ವಾಟರ್ ಮನ್ ನಾಗೇಶ್, ನಾಗರಾಜು, ಆದಿ ದ್ರಾವಿಡ ಅಂಬೇಡ್ಕರ್ ಪೌರಕಾರ್ಮಿಕ ಸಂಘದ ಅಧ್ಯಕ್ಷ ಸೋಮ, ಸಿ.ಪಳನಿಸ್ವಾಮಿ, ಧರ್ಮರಾಜ್, ಹರೀಶ್, ಶಶಿ, ಹರೀಶ, ವಂಕಟೇಶ್, ಇದ್ದರು, ವಾಹನ ಚಾಲಕರ ಸಂಘ ಹಾಗೂ ಆಟೋ ಚಾಲಕರ ಸಂಘದ ಸದಸ್ಯರು ಭಾಗವಹಿಸಿದ್ದರು.

ಬಸ್ ಪಾಸ್‌ಗಾಗಿ ಮುಗಿ ಬಿದ್ದ ವಿದ್ಯಾರ್ಥಿಗಳು

ನಂಜನಗೂಡು, ಜು.1(ಸುದರ್ಶನ)– ಕೆಎಸ್‌ಆರ್‌ಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ನೀಡುವ ರಿಯಾಯಿತಿ ಬಸ್‌ಪಾಸ್ ಪಡೆಯಲು ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಮುಗಿ ಬಿದ್ದರು.



ಬಸ್‌ಪಾಸ್ ರಿನಿವಲ್ ಮಾಡಿಸಲು ಹೆಚ್ಚಿನ ವಿದ್ಯಾರ್ಥಿಗಳು ಜಮಾಯಿಸಿದ ಕಾರಣ ಬಸ್ ನಿಲ್ದಾಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಪಾಸ್‌ಗಾಗಿ ತರಗತಿ ಬಿಟ್ಟು ಸಾಲು ನಿಂತ ವಿದ್ಯಾರ್ಥಿಗಳಿಗೆ ಪಾಸ್ ವಿತರಿಸಲು ಸಮರ್ಪಕ ವ್ಯವಸ್ಥೆ ಕಲ್ಪಿಸದ ಸರ್ಕಾರ ಹಾಗೂ ಕೆಎಸ್‌ಆರ್‌ಟಿಸಿ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪಾಸ್ ವಿತರಣೆಗೆ ಸಮರ್ಪಕ ವ್ಯವಸ್ಥೆ ಮಾಡದ ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ವಿದ್ಯಾರ್ಥಿಗಳು ಬಸ್‌ಪಾಸ್ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಸರ್ಕಾರ ಪಾಸ್ ವಿತರಿಸಲು ಸಮರ್ಪಕ ವ್ಯವಸ್ಥೆ ಮಾಡಿಲ್ಲ. ಸೂಕ್ತ ಬಂದೋಬಸ್ತ್ ಮಾಡಿಲ್ಲ. ಬಾಲಕರು ಮತ್ತು ಬಾಲಕಿಯರಿಗೆ ವಿಶೇಷ ಕೌಂಟರ್ ವ್ಯವಸ್ಥೆ ಮಾಡಿ ಪಾಸ್ ವಿತರಿಸಬೇಕು. ಆದರೆ ಈ ವ್ಯವಸ್ಥೆ ಸಂಪೂರ್ಣವಾಗಿ ಸತ್ತು ಹೋಗಿದೆ. ಕೋಟ್ಯಾಂತರ ರೂ. ಖರ್ಚು ಮಾಡಿ ಹೊಸ ಬಸ್ ನಿಲ್ದಾಣ ನಿರ್ಮಾಣ ಮಾಡಿದ್ದಾರೆ. ಆದರೆ ಈ ಬಸ್ ನಿಲ್ದಾಣದಿಂದ ಯಾವುದೇ ಬಸ್ಸುಗಳು ಗ್ರಾಮಾಂತರ ಪ್ರದೇಶಗಳಿಗೆ ಹೋಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಈ ಬಗ್ಗೆ ಶಾಸಕರು ಮತ್ತು ಅಧಿಕಾರಿಗಳು ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಅಧ್ಯಕ್ಷ ಸತೀಶ್ ರಾವ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ತಿ.ನರಸೀಪುರ ತಹಸೀಲ್ದಾರ್ ಆಗಿ ಸಿ.ಜಿ. ಗೀತಾ ಅಧಿಕಾರ ವಹಿಸಿಕೊಂಡರು. ಈ ವೇಳೆ ಚುನಾವಣಾ ಶಿರಸ್ತೇದಾರ್ ಜೆ.ಕೆ. ಪ್ರಭುರಾಜ್, ಶಿರಸ್ತೇದಾರ್ ಮಹದೇವ ನಾಯಕ, ಡಿ.ಟಿ.ಸುಬ್ರಹ್ಮಣ್ಯ, ಡಿ.ಟಿ.ಕುಮಾರ್, ಕಸಬಾ ಆರ್‌ಐ ಸರ್ವೇಶ್, ಆರ್‌ಐ ಸಿದ್ದ ರಾಜು, ಕಚೇರಿ ಗುಮಾಸ್ತರಾದ ಚೆಲುವ ರಾಜು, ನಿತೀನ್, ಟಿಎಪಿಸಿಎಂಎಸ್ ನಿರ್ದೇಶಕ ಫ್ಯಾನ್ಸಿ ಮೋಹನ್, ತಿರುಮ ಕೂಡಲು ಡಿಕೆಶಿ ಅಭಿಮಾನಿಗಳ ಅಧ್ಯಕ್ಷ ಆರ್.ಚೇತನ್, ನಾಗರಾಜು, ರವಿಕುಮಾರ್, ಟಿ.ಎಂ.ನಾಗಣ್ಣ ಮತ್ತಿತರರಿದ್ದರು.



ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಹುಣಸೂರಲ್ಲಿ ಪ್ರತಿಭಟನೆ



ಹುಣಸೂರು ಜು.1(ಕೆಕೆ)– ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹುಣಸೂರಲ್ಲಿ ನಗರ ಮತ್ತು ತಾಲೂಕು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಸಂವಿಧಾನ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕನ್ಹಯ್ಯಲಾಲ್ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕೆಲಕಾಲ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಬಿಜೆಪಿ ನಗರಾಧ್ಯಕ್ಷರೂ ಆದ ಹೂಡಾ ಅಧ್ಯಕ್ಷ ಗಣೇಶ್ ಕುಮಾರಸ್ವಾಮಿ ಮಾತನಾಡಿ, ಟೈಲರಿಂಗ್ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಕನ್ಹಯ್ಯಲಾಲ್ ಹತ್ಯೆ ಖಂಡನೀಯ. ಹೀಗಾಗಿ ಹತ್ಯೆಗೈದ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ದೇಶದಲ್ಲಿ ಆಗಾಗ್ಗೆ ಇಂತಹ ಘಟನೆಗಳು ನಡೆಯುತ್ತಿದ್ದು, ರಾಜ್ಯ, ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ತಾಲೂಕು ಬಿಜೆಪಿ ಅಧ್ಯಕ್ಷ ಹಳ್ಳದ ಕೊಪ್ಪಲು ನಾಗಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಮೇದಪ್ಪ, ಜಿಲ್ಲಾ ಖಜಾಂಚಿ ಚಂದ್ರಶೇಖರ್, ತಂಬಾಕು ಮಂಡಳಿ ನಿರ್ದೇಶಕ ದಿನೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯೋಗಾನಂದ್ ಮಾತನಾಡಿದರು.

ಪ್ರತಿಭಟನೆಯಲ್ಲಿ ತಾಲೂಕು ಪ್ರಧಾನ ಕಾರ್ಯದರ್ಶಿ ಕಾಂತರಾಜ್, ನಗರಸಭಾ ಸದಸ್ಯ ವಿವೇಕಾನಂದ, ರಮೇಶ್, ಅರುಣ್, ಎಸ್‌ಸಿ ಮೋರ್ಚಾ ಅಧ್ಯಕ್ಷ ಸ್ವಾಮಿ, ಮಹಿಳಾ ಮೋರ್ಚಾ ಅಧ್ಯಕ್ಷೆ ನೀಮಾ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪರಮೇಶ್, ವೆಂಕಟಮ್ಮ, ಸವಿತಾ, ನಗರ ಪ್ರಧಾನ ಕಾರ್ಯದರ್ಶಿ ರವಿಶಂಕರ್, ರಾಮಚಂದ್ರ, ಅಣ್ಣಯ್ಯ ಆಚಾರ್, ಸ್ವತಂತ್ರೇಗೌಡ, ಹೂಡಾ ಸದಸ್ಯರಾದ ಗೋವಿಂದ, ಹೇಮಂತ್, ಚಂದ್ರಣ್ಣ, ಮೀನಾಕ್ಷಿ, ದೀಪು, ಸಚಿನ್, ಮಹೇಶ್, ಪರಮೇಶ್ ಹಾಗೂ ಇನ್ನಿತರರಿದ್ದರು.

ಮೂಲ ಸೌಕರ್ಯಕ್ಕಾಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರ ಮೌಖಿಕ ದೂರಿನ ಹಿನ್ನೆಲೆ

ಪ್ರೌಢಶಾಲೆಗೆ ಪುರಸಭಾ ಸದಸ್ಯ ಅರ್ಜುನ್ ಭೇಟಿ, ಪರಿಶೀಲನೆ

ಸ್ವಂತ ಖರ್ಚಿನಲ್ಲಿ ಶೌಚಾಲಯ ನಿರ್ಮಿಸಿ ಕೊಡುವ ಭರವಸೆ

ತಿ.ನರಸೀಪುರ, ಜು.1(ಎಸ್‌ಕೆ)– ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರ ಉಪಯೋಗಕ್ಕಾಗಿ ತಮ್ಮ ಸ್ವಂತ ಹಣದಿಂದ ಶೌಚಾಲಯ ನಿರ್ಮಿಸಿ ಕೊಡುವುದಾಗಿ ಪುರಸಭಾ ಸದಸ್ಯರೂ ಆಗಿರುವ ಚಿತ್ರನಟ ಅರ್ಜುನ್ ರಮೇಶ್ ಭರವಸೆ ನೀಡಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಭೈರಾಪುರ, ತ್ರಿವೇಣಿ ನಗರ, ಶ್ರೀರಾಮಪುರ ಹಾಗೂ ಗೋಪಾಲಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ನೂರಾರು ವಿದ್ಯಾರ್ಥಿನಿಯರು ವ್ಯಾಸಾಂಗ ಮಾಡುತ್ತಿದ್ದು, ಶಾಲೆ ಮೂಲ ಸೌಕರ್ಯದಿಂದ ವಂಚಿತವಾಗಿತ್ತು. ಈ ಸಂಬಂಧ ವಿದ್ಯಾರ್ಥಿನಿಯರು ಮೌಖಿಕವಾಗಿ ಪುರಸಭೆ ಸದಸ್ಯ ಅರ್ಜುನ್ ಹಾಗೂ ಡಾ.ಬಾಬು ಜಗಜೀವನರಾಂ ಸಂಘಕ್ಕೆ ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಶಾಲೆ ಶೌಚಾಲಯ ಸೇರಿದಂತೆ ಮೂಲ ಸೌಕರ್ಯದಿಂದ ವಂಚಿತವಾಗಿದೆ. ಶೌಚಾಲಯ ಗಬ್ಬು ನಾರುತ್ತಿದ್ದರೂ, ಸಂಬಂಧಿಸಿದ ಇಲಾಖೆ ಕಣ್ಮುಚ್ಚಿ ಕುಳಿತಿದೆ. ಶಾಲೆಗೆ ಕಾಂಪೌಂಡ್ ಇಲ್ಲವಾದ್ದರಿಂದ ರಾತ್ರಿ ವೇಳೆ ಶಾಲಾವರಣ ಪುಂಡರ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ. ಕಾಂಪೌಂಡ್ ನಿರ್ಮಾಣ ಮಾಡುವುದಾಗಿ ವರ್ಷದ ಹಿಂದೆಯೇ ಹೇಳಿದ್ದ ಜನಪ್ರತಿನಿಧಿಗಳು ಇತ್ತಕಡೆ ಮತ್ತೆ ತಲೆ ಹಾಕಿಲ್ಲ.

ಶಾಲಾವರಣದಲ್ಲಿ ಪುಂಡ ಪೋಕರಿಗಳ ಅನೈತಿಕ ಚಟುವಟಿಕೆಗಳಿಗೆ ಬ್ರೇಕ್ ಹಾಕಿ ಹೆಣ್ಣು ಮಕ್ಕಳು ನಿರ್ಭಯವಾಗಿ ಶಾಲೆಗೆ ಬರುವಂತಹ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕಾರ್ಯ ಪ್ರವೃತ್ತರಾಗದಿದ್ದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುವುದಾಗಿ ಅರ್ಜುನ್ ಎಚ್ಚರಿಕೆ ನೀಡಿದರು.

ಬಾಲಕಿಯರ ಪ್ರೌಢಶಾಲೆಯ ಸಮಸ್ಯೆಗಳ ಬಗ್ಗೆ ಶಾಸಕರು, ಪುರಸಭಾಧ್ಯಕ್ಷರು ಗಮನ ಹರಿಸಬೇಕಿದೆ. ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳ ಅಧ್ಯಯನ ಮಾಡಿ. ಮಕ್ಕಳ ವಿಚಾರದಲ್ಲಿ ರಾಜಕೀಯ ಬೇಡ. ಬಡ ಹೆಣ್ಣು ಮಕ್ಕಳು ಇಲ್ಲಿ ಕಲಿಯಲು ಬರುತ್ತಿದ್ದಾರೆ. ಮಕ್ಕಳಿಗೆ ಭದ್ರತೆ ಇಲ್ಲದಂತಾಗಿದೆ. ಇಡೀ ತಾಲೂಕು ಅವಮಾನ ಪಡುವ ವಿಷಯ ಇದಾಗಿದೆ. ಪುರಸಭೆಯಿಂದ ಕಾಂಪೌಂಡ್ ನಿರ್ಮಾಣಕ್ಕೆ 3 ತಿಂಗಳ ಹಿಂದೆಯೇ ಹಣ ಬಿಡುಗಡೆಯಾಗಿದ್ದರೂ, ಕಾಮಗಾರಿ ಆರಂಭದ ಸೂಚನೆ ಕಾಣುತ್ತಿಲ್ಲ. ಹಾಗಾಗಿ ನಾನೇ ನನ್ನ ಸ್ವಂತ ಹಣದಲ್ಲಿ ಒಂದು ಶೌಚಾಲಯ ಕಟ್ಟಿಸಿಕೊಡುತ್ತೇನೆ ಎಂದು ಭರವಸೆ ನೀಡಿದ ಅರ್ಜುನ್ ನಾಳೆಯಿಂದಲೇ ಕಾಮಗಾರಿ ಆರಂಭಿಸುವಂತೆ ಕಂಟ್ರಾಕ್ಟರ್‌ಗೆ ಸೂಚಿಸಿದರು.

ಈ ವೇಳೆ ಬಾಬು ಜಗಜೀವನರಾಂ ಸಂಘದ ಅಧ್ಯಕ್ಷ ಮಲಿಯೂರು ಡಿ.ಶಂಕರ್, ಉಪಾಧ್ಯಕ್ಷ ಗೋವಿಂದರಾಜು, ಖಜಾಂಚಿ ಬಿ.ಎಲ್.ಮಹದೇವು, ಹೆಚ್.ನಾಗರಾಜು, ಮಾದೇಶ್, ಸಂಜಯ್, ರಾಜು, ಶಾಲೆಯ ಶಿಕ್ಷಕರಾದ ಸಿ.ಪುಟ್ಟಸ್ವಾಮಿ, ಭಾರತಿ, ಜಿ.ಮಹೇಶ್ವರಿ, ಕೆ.ಸಾವಿತ್ರಿ, ಲತಾದೇವಿ ಮತ್ತಿತರರಿದ್ದರು.



ತಿ.ನರಸೀಪುರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿದ ಪುರಸಭಾ ಸದಸ್ಯ ಅರ್ಜುನ್ ಮೂಲ ಸೌಕರ್ಯಗಳ ಅವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.

“ಶಾಲೆ ಮೂಲ ಸೌಕರ್ಯದಿಂದ ವಂಚಿತವಾಗಿರುವುದರಿಂದ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕುಸಿತವಾಗಿದೆ. ಕಳೆದ ವರ್ಷ 1500 ರಷ್ಟಿದ್ದ ವಿದ್ಯಾರ್ಥಿನಿಯರ ಸಂಖ್ಯೆ ಈ ವರ್ಷ 300ಕ್ಕೆ ಇಳಿಕೆಯಾಗಿದೆ. ಶಾಲೆ ದಾಖಲಾತಿಯಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಶಾಲೆಯ ಅವ್ಯವಸ್ಥೆಯಿಂದ ವಿದ್ಯಾರ್ಥಿನಿಯರು ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗೆ ದಾಖಲಾಗುತ್ತಿದ್ದಾರೆ.

– ಜ್ಞಾನೇಶ್ವರಿ, ಶಾಲೆ ಮುಖ್ಯ ಶಿಕ್ಷಕಿ.

“ಶಾಲೆಗೆ ಕಾಂಪೌಂಡ್ ಇಲ್ಲದ್ದರಿಂದ ದಾರಿ ಹೋಕರು ಶಾಲೆ ಒಳಗಿನಿಂದಲೇ ಓಡಾಡುತ್ತಿದ್ದಾರೆ. ಶಾಲೆಯಲ್ಲಿ ಶೌಚಾಲಯ ಉತ್ತಮ ಸ್ಥಿತಿಯಲ್ಲಿಲ್ಲ. ಕುಡಿಯಲು ಶುದ್ಧ ನೀರಿಲ್ಲ, ಬಿಸಿಯೂಟ ಗುಣಮಟ್ಟದಲ್ಲಿಲ್ಲ. ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದ್ದರಿಂದ ಹಲವು ವಿದ್ಯಾರ್ಥಿನಿಯರು ಶಾಲೆಯನ್ನೇ ಬಿಟ್ಟು ಹೋಗಿದ್ದಾರೆ. ನಮಗೂ ಶಾಲೆಗೆ ಬರಲು ಆತಂಕ ಎದುರಾಗಿದೆ.

– ಪೂರ್ಣಿಮಾ, 9ನೇ ತರಗತಿ ವಿದ್ಯಾರ್ಥಿನಿ.

ಡಿಆರ್‌ಸಿ ಸಿನಿಮಾಸ್

ದೂ : 4240422/4241800

ಸ್ಕ್ರೀನ್ 1	**777 ಚಾರ್ಲಿ (ಕ):** ಬೆ.10ಕ್ಕೆ, ರಾ.7ಕ್ಕೆ, ರಾ.10.10ಕ್ಕೆ, **ಮಿನಿಯನ್ಸ್: ದಿ ರೈಸ್ ಆಫ್ ಗ್ರೂ (3ಡಿ)(ಇಂ):** ಮ.1.15ಕ್ಕೆ, ಮ.3.10ಕ್ಕೆ, ಸಂ.5.05ಕ್ಕೆ.
ಸ್ಕ್ರೀನ್ 2	**ತ್ರಿವಿಕ್ರಮ (ಕ):** ಬೆ.10.10ಕ್ಕೆ, **ಯಾನೈ (ತ):** ಮ.1.05ಕ್ಕೆ, **ಬೈರಾಗಿ (ಕ):** ಸಂ.4.15ಕ್ಕೆ, **ಪಕ್ಕ ಕಮರ್ಷಿಯಲ್ (ತೆ):** ರಾ.7.10ಕ್ಕೆ, **ರಾಷ್ಟ್ರ ಕವಚ್ ಓಂ (ಹಿಂ):** ರಾ.10.05ಕ್ಕೆ
ಸ್ಕ್ರೀನ್ 3	**ಹರಿಕಥೆ ಅಲ್ಲ ಗಿರಿಕಥೆ (ಕ):** ಬೆ.10.45ಕ್ಕೆ, **ರಾಕೆಟ್ರಿ (ತ):** ಮ.1.20ಕ್ಕೆ, ರಾ.7.05ಕ್ಕೆ, **ವಿಂಡೋಸೀಟ್ (ಕ):** ಸಂ.4.20ಕ್ಕೆ, ರಾ.10.05ಕ್ಕೆ
ಸ್ಕ್ರೀನ್ 4	**ಬೈರಾಗಿ (ಕ):** ಬೆ.10.40ಕ್ಕೆ, ಮ.1.20ಕ್ಕೆ, ರಾ.7.20ಕ್ಕೆ, ರಾ.10ಕ್ಕೆ, **777 ಚಾರ್ಲಿ (ಕ):** ಸಂ.4.05ಕ್ಕೆ.

ಐನಾಕ್ಸ್ ಮೂವೀಸ್

LIVE THE MOVIE

ದೂ : 2533444 / 2433456

ಸ್ಕ್ರೀನ್ 1	**ರಾಕೆಟ್ರಿ (ತ):** ಬೆ.9.55ಕ್ಕೆ, ಸಂ.5.15ಕ್ಕೆ, **ಮಿನಿಯನ್ಸ್: ದಿ ರೈಸ್ ಆಫ್ ಗ್ರೂ (3ಡಿ)(ಇಂ):** ಮ.1.05ಕ್ಕೆ, ಮ.3.10ಕ್ಕೆ, ರಾ.8.25ಕ್ಕೆ, **ರಾಕೆಟ್ರಿ (ಹಿಂ):** ರಾ.10.30ಕ್ಕೆ.
ಸ್ಕ್ರೀನ್ 2	**ವಿಂಡೋಸೀಟ್ (ಕ):** ಬೆ.9.50ಕ್ಕೆ, ಮ.12.45ಕ್ಕೆ, ರಾ.7.05ಕ್ಕೆ, ರಾ.10ಕ್ಕೆ, **777 ಚಾರ್ಲಿ (ಕ):** ಮ.3.40ಕ್ಕೆ.
ಸ್ಕ್ರೀನ್ 3	**777 ಚಾರ್ಲಿ (ಕ):** ಬೆ.10ಕ್ಕೆ, ರಾ.10.10ಕ್ಕೆ, **ರಾಷ್ಟ್ರ ಕವಚ್ ಓಂ (ಹಿಂ):** ಮ.1.25ಕ್ಕೆ, ಸಂ.4.20ಕ್ಕೆ, **ವಿಂಡೋಸೀಟ್ (ಕ):** ರಾ.7.15ಕ್ಕೆ
ಸ್ಕ್ರೀನ್ 4	**ವಿಂಡೋ ಸೀಟ್ (ಕ):** ಬೆ.9.55ಕ್ಕೆ, **ಯಾನೈ (ತ):** ಮ.12.45ಕ್ಕೆ, **ಪಕ್ಕ ಕಮರ್ಷಿಯಲ್ (ತೆ):** ಮ.3.55ಕ್ಕೆ, ರಾ.10.20ಕ್ಕೆ, **777 ಚಾರ್ಲಿ (ಕ):** ರಾ.7ಕ್ಕೆ.

ಮೈಸೂರು ವಿಷನ್ ಸಿನಿಮಾ

ದೂ : 0821–2973519

ಸ್ಕ್ರೀನ್ 1	**ತ್ರಿವಿಕ್ರಮ (ಕ):** ಬೆ.10.25ಕ್ಕೆ, **ಪಕ್ಕ ಕಮರ್ಷಿಯಲ್ (ತೆ):** ಮ.1.15ಕ್ಕೆ, ಸಂ.6.40ಕ್ಕೆ, **ರಾಷ್ಟ್ರ ಕವಚ್ ಓಂ (ಹಿಂ):** ಸಂ.4.05ಕ್ಕೆ, **ರಾಕೆಟ್ರಿ (ತ):** ರಾ.9.30ಕ್ಕೆ.
ಸ್ಕ್ರೀನ್ 2	**ರಾಷ್ಟ್ರ ಕವಚ್ ಓಂ (ಹಿಂ):** ಬೆ.11ಕ್ಕೆ, **ರಾಕೆಟ್ರಿ (ತ):** ಮ.1.40ಕ್ಕೆ, **777 ಚಾರ್ಲಿ (ಕ):** ಸಂ.4.40ಕ್ಕೆ, ರಾ.7.45ಕ್ಕೆ.
ಸ್ಕ್ರೀನ್ 3	**ಬೈರಾಗಿ (ಕ):** ಬೆ.10ಕ್ಕೆ, ಮ.1ಕ್ಕೆ, ಸಂ.4ಕ್ಕೆ, ಸಂ.6.45ಕ್ಕೆ, ರಾ.9.30ಕ್ಕೆ.
ಸ್ಕ್ರೀನ್ 4	**777 ಚಾರ್ಲಿ (ಕ):** ಬೆ.10.05ಕ್ಕೆ, ರಾ.9.15ಕ್ಕೆ, **ತ್ರಿವಿಕ್ರಮ (ಕ):** ಮ.1.10ಕ್ಕೆ, **ವಿಂಡೋ ಸೀಟ್ (ಕ):** ಸಂ.4ಕ್ಕೆ, ಸಂ.6.40ಕ್ಕೆ.

ಪಿವಿಆರ್ ಸಿನಿಮಾಸ್

ಮೊ.ನಂ: 8951357088

ಫೋರಂ ಸೆಂಟರ್‌ಸಿಟಿ ಮಾಲ್, 2ನೇ ಮಹಡಿ,

ಕೆಜಿಎಫ್ 2(ಕ): ಸಂ.5.35ಕ್ಕೆ, **ರಾಜ್ ಸೌಂಡ್ಸ್ ಅಂಡ್ ಲೈಟ್ಸ್ (ತು):** ಸಂ.6.05ಕ್ಕೆ, **ಮೆಟಡೋರ್ (ಕ):** ಬೆ.11.45ಕ್ಕೆ, **ಟಾಪ್ ಗನ್ (ಇಂ):** ಮ.2.45ಕ್ಕೆ, **ಸಾಮ್ರಾಟ್ ಪೃಥ್ವಿರಾಜ್ (ಹಿಂ):** ಬೆ.10ಕ್ಕೆ, ಮ.1ಕ್ಕೆ, ಸಂ.4ಕ್ಕೆ, ರಾ.7ಕ್ಕೆ, ರಾ.10ಕ್ಕೆ, **ಬೂಲ್‌ಬುಲಯ್ಯ 2(ಹಿಂ):** ಮ.12.30ಕ್ಕೆ, ಸಂ.6.40ಕ್ಕೆ, **ಮೇಜರ್ (ಹಿಂ):** ಮ.1.05ಕ್ಕೆ, ರಾ.7.15ಕ್ಕೆ, ರಾ.9.20ಕ್ಕೆ, **ವಿಕ್ರಮ್ (ತ):** ಬೆ.8.30ಕ್ಕೆ, ಬೆ.9.30ಕ್ಕೆ, ಬೆ.11ಕ್ಕೆ, ಮ.12ಕ್ಕೆ, ಮ.2.35ಕ್ಕೆ, ಮ.3.30ಕ್ಕೆ, ರಾ.7ಕ್ಕೆ, ರಾ.9ಕ್ಕೆ, ರಾ.10.30ಕ್ಕೆ, **ಮೇಜರ್ (ತೆ):** ಬೆ.9.25ಕ್ಕೆ, ಸಂ.4.10ಕ್ಕೆ, ರಾ.10.20ಕ್ಕೆ, **F3 (ತೆ):** ಮ.3.35ಕ್ಕೆ, **ಸರ್ಕಾರು ವಾರಿ ಪಾಟ (ತೆ):** ರಾ.9.45ಕ್ಕೆ.

ಸೂಚನೆ : ಸಿನಿಮಾ ಮಾರ್ಗದರ್ಶಿಯಲ್ಲಿ ಮಾಹಿತಿಯನ್ನು ಪರಿಪೂರ್ಣಗೊಳಿಸಲು ನಾವು ಸಾಧ್ಯವಾದಷ್ಟೂ ಪ್ರಯತ್ನಿಸುತ್ತಿದ್ದೇವೆ. ಆದರೂ ಕೆಲವೊಮ್ಮೆ ಮಾಹಿತಿ ಅಲಭ್ಯತೆಯಿಂದ ಲೋಪಗಳು ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಸಹಕರಿಸಬೇಕಾಗಿ ಕಳಕಳಿ ಮನವಿ.

ಪದ್ಮ ಚಿತ್ರಮಂದಿರ	(ದೂ: 2521923)
ಪಕ್ಕ ಕಮರ್ಷಿಯಲ್ (ತೆ)	4 ಪ್ರದರ್ಶನಗಳು
ವುಡ್‌ಲ್ಯಾಂಡ್ಸ್ ಚಿತ್ರಮಂದಿರ	(ದೂ: 2422871)
ಚಾರ್ಲಿ–777 (ಕ)	4 ಪ್ರದರ್ಶನಗಳು
ಉಮಾ ಚಿತ್ರಮಂದಿರ	(ದೂ: 2520009)
ಇಲ್ಲಿಂದ ಆರಂಭವಾಗಿದೆ (ಕ)	1 ಪ್ರದರ್ಶನಗಳು
ಬಾಲಾಜಿ ಚಿತ್ರಮಂದಿರ	(ದೂ: 2497199)
ಓಂ (ಹಿಂ)	4 ಪ್ರದರ್ಶನಗಳು
ಮಹದೇಶ್ವರ ಚಿತ್ರಮಂದಿರ	(ಮೊ:9900820093)
ಪಕ್ಕ ಕಮರ್ಷಿಯಲ್ (ತೆ)	4 ಪ್ರದರ್ಶನಗಳು
ಗಾಯಿತ್ರಿ	
ಭೈರಾಗಿ (ಕ)	4 ಪ್ರದರ್ಶನಗಳು
ರಾಜ್‌ಕಮಲ್	
ಯಾನೈ (ತ)	4 ಪ್ರದರ್ಶನಗಳು
ಸಂಗಂ	
ಭೈರಾಗಿ (ಕ)	4 ಪ್ರದರ್ಶನಗಳು
ಲಿಡೋ	
ವಿಂಡೋಸೀಟ್ (ಕ)	4 ಪ್ರದರ್ಶನಗಳು
ತಿಬ್ಬಾದೇವಿ	
ಓಂ (ಹಿಂ)	4 ಪ್ರದರ್ಶನಗಳು
ಸ್ಟರ್ಲಿಂಗ್	
ಓಂ (ಹಿಂ)	4 ಪ್ರದರ್ಶನಗಳು
ಸ್ಕೈಲೈನ್	
ಅಂಜನ (ಕ)	4 ಪ್ರದರ್ಶನಗಳು
ಪ್ರಭಾ	
ತ್ರಿವಿಕ್ರಮ (ಕ)	4 ಪ್ರದರ್ಶನಗಳು


ಅಂತಿಮ ಟೆಸ್ಟ್: ಮೊದಲ ದಿನದಂತ್ಯಕ್ಕೆ ಭಾರತ 338/7

ಬರ್ಮಿಂಗ್ ಹ್ಯಾಂ, ಜು.1– ರಿಷಬ್ ಪಂತ್ ಭರ್ಜರಿ ಶತಕ ಹಾಗೂ ರವೀಂದ್ರ ಜಡೇಜಾ ಅರ್ಧಶತಕದ ನೆರವಿನಿಂದ ಭಾರತ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನದಾಟದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 338 ರನ್ ಗಳಿಸಿದೆ.



ಇಲ್ಲಿನ ಎಜ್‌ಬಾಸ್ಟನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ, ತಂಡದ ಮೊತ್ತ 98 ಆಗುವಷ್ಟರಲ್ಲೇ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. 6ನೇ ವಿಕೆಟ್‌ಗೆ ಜೊತೆಯಾದ ರವೀಂದ್ರ ಜಡೇಜಾ ಹಾಗೂ ರಿಷಬ್ ಪಂತ್ 222 ರನ್‌ಗಳ ಬೃಹತ್ ಜೊತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಬಿರುಸಿನ ಬ್ಯಾಟಿಂಗ್ ನಡೆಸಿದ ಪಂತ್ 111 ಎಸೆತಗಳಲ್ಲಿ 4 ಸಿಕ್ಸರ್, 20 ಬೌಂಡರಿ ಒಳಗೊಂಡ 146 ರನ್ ಗಳಿಸಿದರು. ಮತ್ತೊಂದೆಡೆ ತಾಳ್ಮೆಯ ಬ್ಯಾಟಿಂಗ್ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ 83 ರನ್ ಗಳಿಸಿ 2ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಉಳಿದಂತೆ ಶುಭ್‌ಮನ್ ಗಿಲ್ 17, ಹನುಮ ವಿಹಾರಿ 20, ಪೂಜಾರ 13, ಶ್ರೇಯಸ್ ಅಯ್ಯರ್ 15, ಕೊಹಿ 11 ರನ್ ಗಳಿಸಿದರು. ಇಂಗ್ಲೆಂಡ್ ಪರ ಜೇಮ್ಸ್ ಆಂಡರ್‌ಸನ್ 3, ಮ್ಯಾಟಿ ಪಾಟ್ಸ್ 2, ಬೆನ್ ಸ್ಟೋಕ್ಸ್, ಜೋ ರೂಟ್ ತಲಾ ಒಂದೊಂದು ವಿಕೆಟ್ ಉರುಳಿಸಿದರು. ನಾಯಕ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್ ಹಿನ್ನೆಲೆಯಲ್ಲಿ ಬೂಮ್ರಾ ಪಂದ್ಯದ ನಾಯಕತ್ವ ವಹಿಸಿದ್ದಾರೆ.


ಸರಸ್ವತಿ ನಿಧನ



ಪಿರಿಯಾಪಟ್ಟಣ, ಜು.1– ತಾಲೂಕಿನ ಲಕ್ಷ್ಮೀಪುರ ಗ್ರಾಮದ ನಿವಾಸಿ ತಾಪಂ ಮಾಜಿ ಸದಸ್ಯ ಮುತ್ತುರಾಜ್ ಅವರ ಪತ್ನಿ ಸರಸ್ವತಿ (68) ಗುರುವಾರ ಬೆಳಗ್ಗೆ ನಿಧನರಾದರು. ಮೃತರು ಪುತ್ರ ಕೀರ್ತಿ ಪ್ರಸಾದ್, ನಂದನ್‌ಗೌಡ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ (ಜು.1) ಶುಕ್ರವಾರ ಮೃತರ ತೋಟದ ಮನೆಯಲ್ಲಿ ನೆರವೇರಿತು. ಮೃತರ ನಿಧನಕ್ಕೆ ಮಾಜಿ ಶಾಸಕ ಕೆ.ವೆಂಕಟೇಶ್, ಮೈಮುಲ್ ಅಧ್ಯಕ್ಷ ಪ್ರಸನ್ನ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಭಾಗ್ಯಮ್ಮ

ಬೆಟ್ಟದಪುರ, ಜು.1– ಇಲ್ಲಿಗೆ ಸಮೀಪದ ಕೂಸನೂರು ಗ್ರಾಮದ ನಿವಾಸಿ ಲೇ.ಚಂದ್ರಪ್ಪ ಅವರ ಪತ್ನಿ ಭಾಗ್ಯಮ್ಮ(65) ಶುಕ್ರವಾರ ಮಧ್ಯಾಹ್ನ ನಿಧನರಾದರು. ಮೃತರು ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.



ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಇಳಿಕೆ



ನವದೆಹಲಿ, ಜು.1– ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಜುಲೈ 1 ರಂದು 198 ರೂಪಾಯಿ ಇಳಿಕೆಯಾಗಿದೆ. ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ ಹಿಂದೆ ಇದರ ಬೆಲೆ 2,219 ರೂಪಾಯಿಯಾಗಿತ್ತು. ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಕಡಿಮೆಯಾದರೆ ರೆಸ್ಟೋರೆಂಟ್, ತಿನಿಸು ತಯಾರಿಕೆ ಕೇಂದ್ರಗಳು, ಟೀ ಸ್ಟಾಲ್‌ಗಳು ಮತ್ತು ಇತರ ವಾಣಿಜ್ಯ ತಿನಿಸು ಮಾರಾಟ ಮಾಡುವ ಕೇಂದ್ರಗಳಿಗೆ ಖರ್ಚುವೆಚ್ಚಗಳು ಕೊಂಚ ಇಳಿಕೆಯಾಗಬಹುದು.

ಕಳೆದ ತಿಂಗಳು ಜೂನ್ 1ರಂದು 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2,219 ರೂಪಾಯಿಗಳಾಗಿದ್ದವು. ಮೇ ಮೊದಲ ವಾರದಲ್ಲಿ, 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 50 ರೂಪಾಯಿಗಳಷ್ಟು ಹೆಚ್ಚಿಸಲಾಯಿತು. ಮೇ 1 ರಂದು, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು 102.50 ರೂಪಾಯಿಗಳಿಂದ 2,355.50 ರೂಪಾಯಿಗಳಿಗೆ ಹೆಚ್ಚಿಸಲಾಯಿತು.

ಕಳೆದ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಸಹ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಕ್ರಮವಾಗಿ 250 ರೂಪಾಯಿ ಹಾಗೂ 105 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿತ್ತು ಪ್ರತಿ ತಿಂಗಳ ಆರಂಭದಲ್ಲಿ ದೇಶದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗುತ್ತದೆ.

20ನೇ ವರ್ಷದ ಸವಿನೆನಪು



ನೀನು ನಮ್ಮನ್ನು ಅಗಲಿ ಇಂದಿಗೆ 20 ವರ್ಷ ಕಳೆದರೂ ನಿನ್ನ ನೆನಪು ಸದಾ ನಮ್ಮ ಮನದಲ್ಲಿ ಹಚ್ಚ ಹಸಿರಾಗಿದೆ.

ದುಃಖತಪ್ತರು: ತಾಯಿ, ಬೋರಮ್ಮ, ತಂದೆ: ಲೇಟ್ ಮರಿಗೌಡ & ಕುಟುಂಬವರ್ಗದವರು, ರಾಮಕೃಷ್ಣನಗರ ಮೈಸೂರು

ಶೇಖಿ(ಶೇಖರ್)



ಕರ್ನಾಟಕ ಸರ್ಕಾರ – ಧಾರ್ಮಿಕದತ್ತಿ ಇಲಾಖೆ

ಕಾರ್ಯನಿರ್ವಾಹಕ ಅಧಿಕಾರಿಗಳವರ ಕಾರ್ಯಾಲಯ, ಶ್ರೀ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನ, ನಂಜನಗೂಡು, ಮೈಸೂರು ಜಿಲ್ಲೆ.

ದೂರವಾಣಿ ಸಂಖ್ಯೆ: 08221–226245 Mail ID: sstnanjangud@gmail.com

ಸಂಖ್ಯೆ : ಎಸ್‌ಎಸ್‌ಟಿ.2ಪಿಆರ್/16/ಗಿ.ಕ/2022–23 ದಿನಾಂಕ: 29–06–2022

2022 ನೇ ಸಾಲಿನ ಶ್ರೀ ಗಿರಿಜಾ ಕಲ್ಯಾಣ ಮಹೋತ್ಸವದ ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳ ವಿವರ:–

ಕ್ರಸಂ	ದಿನಾಂಕ	ದಿನ	ಪ್ರಮುಖ ಕಾರ್ಯಕ್ರಮದ ವಿವರ
1.	03–07–2022	ಭಾನುವಾರ	ರಾತ್ರಿ: 8–00 ಘಂಟೆಗೆ "ವರಪೂಜಾ ಮಹೋತ್ಸವ".
2.	04–07–2022	ಸೋಮವಾರ	ಸಂಜೆ: 5–00 ಘಂಟೆಗೆ "ಕಾಶಿಯಾತ್ರಾ" ಮಹೋತ್ಸವ ಮತ್ತು ರಾತ್ರಿ : 6–00 ರಿಂದ 7–00 ಘಂಟೆಯೊಳಗೆ ಸಲ್ಲುವ ಶುಭ ಧನುರ್ ಲಗ್ನದಲ್ಲಿ "ಧಾರಾಮಹೋತ್ಸವ".
3.	08–07–2022 09–07–2022 10–07–2022	ಶುಕ್ರವಾರ ಶನಿವಾರ ಭಾನುವಾರ	ರಾತ್ರಿ :7–00 ಘಂಟೆಗೆ ಕಪಿಲಾ ನದಿಯಲ್ಲಿ 3 ದಿವಸಗಳು "ತೆಪ್ಪೋತ್ಸವ" ನಡೆಯಲಿದೆ.

ದಿನಾಂಕ: 05–07–2022 ರಿಂದ ದಿನಾಂಕ: 10–07–2022 ರವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸದರಿ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಶ್ರೀಯವರ ಕೃಪೆಗೆ ಪಾತ್ರರಾಗಬೇಕಾಗಿ ಕೋರಲಾಗಿದೆ.

ಸಹಿ/– ಕಾರ್ಯನಿರ್ವಾಹಕ ಅಧಿಕಾರಿಗಳು
ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನ, ನಂಜನಗೂಡು

ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು

ಝಾನ್ಸಿಲಕ್ಷ್ಮಿಬಾಯಿ ರಸ್ತೆ, ಮೈಸೂರು–570005

ಸಂಖ್ಯೆ: ಮೈನಪ್ರಾ:ನಯೋಶಾ:ಪ್ರಾಪ್ರಾಪ:ನಯೋ–03:2022–23 ದಿನಾಂಕ: 01–07–2022

ಸಾರ್ವಜನಿಕ ಪ್ರಕಟಣೆ

ಮೈಸೂರು ನಗರ, ವಿಜಯನಗರ, 2ನೇ ಹಂತದ ಬಡಾವಣೆಯಲ್ಲಿನ ನಾಗರೀಕ ಸೌಕರ್ಯ ನಿವೇಶನ ಸಂಖ್ಯೆ–02ರಲ್ಲಿ ಶೈಕ್ಷಣಿಕ ಉದ್ದೇಶದ ಕಟ್ಟಡ ನಿರ್ಮಿಸಲು ಪ್ರಾರಂಭಿಕ ಪ್ರಮಾಣ ನೀಡುವಂತೆ ಅಧ್ಯಕ್ಷರು, ಇಮ್ಯಾಕ್ಯುಲೇಟ್ ಹಾರ್ಟ್ ಕಾನ್ವೆಂಟ್, ಮೈಸೂರು ಇವರು ಅರ್ಜಿ ಸಲ್ಲಿಸಿರುತ್ತಾರೆ. ಶೈಕ್ಷಣಿಕ ಉದ್ದೇಶದ ಕಟ್ಟಡ ನಿರ್ಮಾಣದ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಈ ಪ್ರಕಟಣೆಯು ಪತ್ರಿಕೆಯಲ್ಲಿ ಪ್ರಕಟವಾದ ದಿನಾಂಕದಿಂದ 15 ದಿನಗಳೊಳಗಾಗಿ ನಗರ ಯೋಜಕ ಸದಸ್ಯರು, ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು–570 005 ಇವರಿಗೆ ಮುದ್ದಾಂ ಅಥವಾ ನೋಂದಾಯಿತ ಅಂಚೆ ಮೂಲಕ ತಲುಪಿಸಬಹುದಾಗಿದೆ.

ಸಹಿ/– ನಗರ ಯೋಜಕ ಸದಸ್ಯರು, ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು

ಪುರಸಭಾ ಕಾರ್ಯಾಲಯ, ಬನ್ನೂರು

ಮೈಸೂರು ಮಳವಳ್ಳಿ ರಸ್ತೆ, ಬನ್ನೂರು–571101 ತಿ.ನರಸೀಪುರ ತಾ॥ ಮೈಸೂರು ಜಿಲ್ಲೆ

ವೆಬ್‌ಸೈಟ್: www.bannurtown.mrc.gov.in ಫೋನ್: 08227-276058, 08227-276111

ಈ–ಮೇಲ್: itsatff_ulb_bannur@yahoo.com

ಪುಸಬ/ಆರೋಗ್ಯ ಶಾಖೆ/ಪಿ.ಆರ್/1–2022–23 ದಿನಾಂಕ: 28.06.2022

ಸಾರ್ವಜನಿಕ ಪ್ರಕಟಣೆ

ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸೂಚನೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳ ಅನುಸರಣೆ 2021

ಬನ್ನೂರು ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ FEE 17 EPC 2012 ದಿನಾಂಕ:11/03/2016ರ ಪ್ರಕಾರ ಕೆಳಗಿನ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು 11/03/2016 ರಿಂದ ಈಗಾಗಲೇ ನಿಷೇಧಿಸಲಾಗಿದೆ ಅಂದರೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಪ್ಲಾಸ್ಟಿಕ್ ಬ್ಯಾನರ್‌ಗಳು ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್‌ಗಳು, ಪ್ಲಾಸ್ಟಿಕ್ ಸ್ಪೂನ್ಗಳು, ಅಂಟಿಕೊಳ್ಳುವ ಫಿಲ್ಮ್‌ಗಳು, ಎಲ್ಲಾ ದಪ್ಪದ ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು,, ಸ್ಟ್ರಾಗಳು ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳೀಂದ ಮಾಡಿದ ವಸ್ತುಗಳು. ಪರಿಸರ ಆರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MOEF ಮತ್ತು CC) ನವದೆಹಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳು, 2021 ರಲ್ಲಿ ಮೇಲಿನ ನಿಷೇದಿತ ಉತ್ಪನ್ನಗಳ ಜೊತೆಗೆ ಕೆಳಗಿನ ಹೆಚ್ಚುವರಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು 1ನೇ ಜುಲೈ 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಿ 12 ಆಗಸ್ಟ್ 2021 ರಂದು ಅಧಿಸೂಚನೆ (G.S.R.No 571 (E)) ಯನ್ನು ಹೊರಡಿಸಿದೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮಗಳು 2016ರ ನಿಯಮ 4(2) ರ ಪ್ರಕಾರ (ತಿದ್ದುಪಡಿಯಂತೆ) ಪಾಲಿಸ್ಟೈರಿನ್ ಮತ್ತು ವಿಸ್ತರಿತ ಪಾಲಿಸ್ಟೈರಿನ್ ಸೇರಿದಂತೆ ಕೆಳಗಿನ ಏಕ ಬಳಕೆಯ ಪ್ಲಾಸ್ಟಿಕ್ (SUP) ತಯಾರಿಕೆ ಆಮದು ಸಂಗ್ರಹಣೆ ವಿಸ್ತರಣೆ ಮಾರಾಟ ಮತ್ತು ಬಳಕೆಯನ್ನು ಜುಲೈ 01 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.

ಎ) ಪ್ಲಾಸ್ಟಿಕ್ ಸ್ಟಿಕ್‌ಗಳೊಂದಿಗೆ ಇಯರ್ ಬಡ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‌ಗಳು, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೈರಿನ್ (ಥರ್ಮಕೋಲ್) ಬಿ) ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು, ಪ್ಲಾಸ್ಟಿಕ್ ಲೋಟಗಳು, ಫೋರ್ಕ್‌ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳಂತಹ ಕಟ್ಲರಿಗಳು, ಸ್ವೀಟ್ ಬಾಕ್ಸ್‌ಗಳ ಸುತ್ತ ಸುತ್ತುವ ಅಥವಾ ಪ್ಯಾಕಿಂಗ್ ಫಿಲ್ಮ್‌ಗಳು ಆಮಂತ್ರಣ ಪತ್ರಗಳು ಮತ್ತು ಸಿಗರೇಟ್ ಪ್ಯಾಕೆಟ್‌ಗಳು, 100 ಮೈಕ್ರಾನ್‌ಗಿಂತ ಕಡಿಮೆ ದಪ್ಪದ ಪ್ಲಾಸ್ಟಿಕ್ ಅಥವಾ PVC ಬ್ಯಾನರ್‌ಗಳು, ಪ್ಲಾಸ್ಟಿಕ್ ಸ್ಟಿರರ್‌ಗಳು.

ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (MOEF ಮತ್ತು CC) ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ಟೈಮ್ ಲೈನ್‌ಗಳ ಪ್ರಕಾರ ಮೇಲಿನ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪರಿಗಳು, ಅಂಗಡಿ ಮಾಲೀಕರುಗಳು, ಇ ಕಾಮರ್ಸ್ ಕಂಪನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‌ಗಳು/ ಮಾರುಕಟ್ಟೆ ಸ್ಥಳ/ ಶಾಪಿಂಗ್ ಕೇಂದ್ರಗಳು/ಸಿನಿಮಾ ಮನೆಗಳು/ಪ್ರವಾಸೋದ್ಯಮ ಸ್ಥಳಗಳು/ ಶಾಲೆಗಳು/ಕಾಲೇಜುಗಳು/ಕಚೇರಿ ಸಂಕೀರ್ಣಗಳು/ಆಸ್ಪತ್ರೆಗಳು ಇತರೇ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಗೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ ಸಂಗ್ರಹಣೆ ವಿತರಣೆ ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸುವಂತೆ ತಿಳಿಸಲು ಈ ಸೂಚನೆಯನ್ನು ನೀಡಲಾಗಿದೆ. ಇದಲ್ಲದೆ ಜೂನ್ 30 2022 ರೊಳಗೆ ಮೇಲೆ ತಿಳಿಸಲಾದ SUP ವಸ್ತುಗಳ ಶೂನ್ಯ ದಾಸ್ತಾನುಗಳನ್ನು ಖಚೀತಪಡಿಸಿಕೊಳ್ಳಲು ಸಂಬಂಧಿಸಿದ ಘಟಕಗಳಿಂದ ಅಗತ್ಯ ಕ್ರಮವನ್ನು ತೆಗೆದು ಕೊಳ್ಳಬೇಕು ಎಲ್ಲಾ ಇ ಕಾಮರ್ಸ್ ಕಂಪನಿಗಳ ವೆಬ್ ಸೈಟ್ ನಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP) ವಸ್ತುಗಳ ಮಾರಾಟ ಮತ್ತು ಪ್ರದರ್ಶನ/ ಜಾಹಿರಾತುಗಳನ್ನು ಕೂಡ ಜುಲೈ 01 2022 ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ. ಮೇಲಿನ ಆದೇಶವನ್ನು ಕೈಗಾರಿಗಳು ವಾಣಿಜ್ಯ ಸಂಸ್ಥೆಗಳಾದ ಮಾಲ್‌ಗಳು/ಮಾರುಕಟ್ಟೆ ಸ್ಥಳ / ಶಾಪಿಂಗ್ ಕೇಂದ್ರಗಳು/ಸಿನಿಮಾ ಮನೆಗಳು/ಪ್ರವಾಸಿ ಸ್ಥಳಗಳು/ಶಾಲೆಗಳು /ಕಾಲೇಜುಗಳು/ ಕಚೇರಿಗಳು ಆಸ್ಪತ್ರೆಗಳು ಮತ್ತು ಇತರೇ ಸಂಸ್ಥೆಗಳು ಉಲ್ಲಂಘಿಸಿದರೆ ಪರಿಸರ (ಸಂರಕ್ಷಣೆ) ಕಾಯ್ದೆ 1986 ರಡಿಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ವಶಪಡಿಸಿಕೊಳ್ಳುವ ಮುಚ್ಚುವ ಆದೇಶವನ್ನು ನೀಡಲಾಗುವುದು ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಪರಿಸರ ಪರಿಹಾರವನ್ನು ಪ್ರತಿ ಟನ್‌ಗೆ 5000/– ರೂಗಳನ್ನು ದಂಡ ವಿಧಿಸಲಾಗುವುದು.

ಸಹಿ/– ಅಧ್ಯಕ್ಷರು	ಸಹಿ/– ಉಪಾಧ್ಯಕ್ಷರು	ಸಹಿ/– ಮುಖ್ಯಾಧಿಕಾರಿ
ಪುರಸಭೆ, ಬನ್ನೂರು	ಪುರಸಭೆ, ಬನ್ನೂರು	ಪುರಸಭೆ, ಬನ್ನೂರು

DIPR/DDMYS/MCA/187/2022-23

ನೈಋತ್ಯ ರೈಲ್ವೆ

ಇ–ಟೆಂಡರು ಸೂಚನೆ (GeM)

ಟೆಂಡರು ಸಂ.: 1) GEM/2022/B/2296220 ದಿನಾಂಕ: 27.06.2022 & ಟೆಂಡರು ಸಂ.: 2) GEM/2022/B/2296221 ದಿನಾಂಕ: 27.06.2022

ಈ ಕೆಳ ಸಹಿದಾರರು, ಭಾರತದ ರಾಷ್ಟ್ರಪತಿಗಳ ಪರವಾಗಿ ಕೆಳಗಡೆ ನೀಡಿರುವ ಕಾಮಗಾರಿಗಳಿಗೆ ಇ–ಟೆಂಡರ್ (GeM) ಗಳನ್ನು ಆಹ್ವಾನಿಸಿದ್ದಾರೆ:

ಕ್ರಸಂ	ಕಾಮಗಾರಿಯ ಹೆಸರು	ಅಂದಾಜು ಮೌಲ್ಯ
1	CWS MYSS ನಲ್ಲಿ POH ಸಮಯದಲ್ಲಿ ಪವರ್‌ಕಾರ್ ಇಂಜಿನ್‌ಗಳಿಗೆ ಸೇವೆಗಳು–ರಿಪೇರಿ ಕೆಲಸಗಳಿಗಾಗಿ ಕಸ್ಟಮ್ ಬಿಡ್.	ರೂ. 95,29,839.14
2	ಡಿಜಿ ಸೆಟ್ ರೇಡಿಯೇಟರ್ ಫ್ಯಾನ್ ಮೋಟರು, 1 ವಾತಾನುಕೂಲಿ ಫ್ಯಾನ್ ಮೋಟರ್, 2 ಆಲ್ಟರ್‌ನೇಟರ್ ಸೆಟ್‌ನ ಗ್ರೀಸಿಂಗ್, 1 ಇಂಧನ ಟ್ಯಾಂಕ್‌ನ ಕೆಸರು ಶುಚಿ, 1 ಸ್ವಯಾರಂಭ ಉಪಕರಣ ಮತ್ತು ಅದರ ಸಂಬಂಧಿತ ಉಪಕರಣಗಳಿಗೆ ಬೇಕಾದ ಸೇವೆ ಮತ್ತು ದುರಸ್ತಿ ಕಾರ್ಯಗಳಿಗಾಗಿ ಕಸ್ಟಮ್ ಬಿಡ್.	ರೂ. 78,32,000/-

ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 18–07–2022, 11:00 ಗಂಟೆಯವರೆಗೆ

ಹೆಚ್ಚಿನ ಮಾಹಿತಿಗಾಗಿ www.gem.gov.in ಗೆ ಲಾಗ್ ಆನ್ ಆಗಿ

ವಿಭಾಗೀಯ ವಿದ್ಯುತ್ ಇಂಜಿನೀಯರ್/ಕೇಂದ್ರೀಯ ಕಾರ್ಯಾಗಾರ ಮೈಸೂರು

PUB/189/AAD/PRB/SWR/2022-23

S.W.Railways SWRRLY SWRRLY

ಮೈಸೂರು ಮಿತ್ರ ಓದುಗರ ಗಮನಕ್ಕೆ

ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಪೂರ್ಣವೇ ಆದರೂ ಅವುಗಳಲ್ಲಿನ ಮಾಹಿತಿ, ವಸ್ತು ಲೋಪ ದೋಷ, ಗುಣಮಟ್ಟ ಮುಂತಾದವುಗಳ ಕುರಿತು ಆಸಕ್ತ ಸಾರ್ವಜನಿಕರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ. ಅದಕ್ಕೆ ಪತ್ರಿಕೆ ಜವಾಬ್ದಾರಿಯಾಗುವುದಿಲ್ಲ.

-ಜಾಹೀರಾತು ವ್ಯವಸ್ಥಾಪಕರು